



Do not open this Test Booklet until you are asked to do so.

इस परीक्षा पुस्तिका को तब तक न खोलें जब तक कहा न जाए।

Read carefully the Instructions on the Back Cover (Page 19 & 20) of this Test Booklet.

इस परीक्षा पुस्तिका के पिछले आवरण (पृष्ठ 19 व 20) पर दिए निर्देशों को ध्यान से पढ़ें।

For instructions in Kannada see Page 2 of this booklet. / कन्नड़ में निर्देशों के लिए इस पुस्तिका का पृष्ठ 2 देखें।

INSTRUCTIONS FOR CANDIDATES

परीक्षार्थियों के लिए निर्देश

1. This booklet is a supplement to the Main Test Booklet for those candidates who wish to answer **EITHER** Part IV (Language I) **OR** Part V (Language II) in **KANNADA** language, but **NOT BOTH**.
 2. Candidates are required to answer Parts I, II, III from the Main Test Booklet and Parts IV and V from the languages chosen by them.
 3. Questions on English and Hindi languages for Part IV and Part V have been given in the Main Test Booklet. Language Supplements can be asked for separately.
 4. Use **Blue/Black Ball Point Pen** only for writing particulars on this page/marking responses in the Answer Sheet.
 5. The CODE for this Language Booklet is **P**. Make sure that the CODE printed on Side-2 of the Answer Sheet and on your Main Test Booklet is the same as that on this Language Supplement Booklet. In case of discrepancy, the candidate should immediately report the matter to the Invigilator for replacement of the Language Supplement Test Booklet.
 6. This Test Booklet has two Parts, IV and V consisting of 60 Objective Type Questions, and each carries 1 mark :
Part IV : Language I – (Kannada) (Q. Nos. 91 – 120)
Part V : Language II – (Kannada) (Q. Nos. 121 – 150)
 7. Part IV contains 30 questions for Language I and Part V contains 30 questions for Language II. In this Test Booklet, only questions pertaining to Kannada language have been given. **In case the language(s) you have opted for as Language I and/or Language II is a language other than Kannada, please ask for a Test Booklet that contains questions on that language. The languages being answered must tally with the languages opted for in your Application Form.**
 8. Candidates are required to attempt questions in Part V (Language II) in a language other than the one chosen as Language I (in Part IV) from the list of languages.
 9. Rough work should be done only in the space provided in the Test Booklet for the same.
 10. The answers are to be recorded on the OMR Answer Sheet only. Mark your responses carefully. No whitener is allowed for changing answers.
1. यह पुस्तिका मुख्य परीक्षा पुस्तिका की एक परिशिष्ट है, उन परीक्षार्थियों के लिए जो या तो भाग IV (भाषा I) या भाग V (भाषा II) कन्नड़ भाषा में देना चाहते हैं, लेकिन दोनों नहीं।
 2. परीक्षार्थी भाग I, II, III के उत्तर मुख्य परीक्षा पुस्तिका से दें और भाग IV व V के उत्तर उनके द्वारा चुनी भाषाओं से।
 3. अंग्रेज़ी व हिन्दी भाषा पर प्रश्न मुख्य परीक्षा पुस्तिका में भाग IV व भाग V के अन्तर्गत दिए गए हैं। भाषा परिशिष्टों को आप अलग से माँग सकते हैं।
 4. इस पृष्ठ पर विवरण अंकित करने एवं उत्तर पत्र पर निशान लगाने के लिए केवल नीले/काले बॉल पॉइंट पेन का प्रयोग करें।
 5. इस भाषा पुस्तिका का संकेत है **P**. यह सुनिश्चित कर लें कि इस भाषा परिशिष्ट पुस्तिका का संकेत, उत्तर पत्र के पृष्ठ-2 एवं मुख्य प्रश्न पुस्तिका पर छपे संकेत से मिलता है। अगर यह भिन्न हो तो परीक्षार्थी दूसरी भाषा परिशिष्ट परीक्षा पुस्तिका लेने के लिए निरीक्षक को तुरन्त अवगत कराएं।
 6. इस परीक्षा पुस्तिका में दो भाग IV और V हैं, जिनमें 60 वस्तुनिष्ठ प्रश्न हैं, तथा प्रत्येक 1 अंक का है :
भाग IV : भाषा I – (कन्नड़) (प्रश्न सं. 91 – 120)
भाग V : भाषा II – (कन्नड़) (प्रश्न सं. 121 – 150)
 7. भाग IV में भाषा I के लिए 30 प्रश्न और भाग V में भाषा II के लिए 30 प्रश्न दिए गए हैं। इस परीक्षा पुस्तिका में केवल कन्नड़ भाषा से सम्बन्धित प्रश्न दिए गए हैं। यदि भाषा I और/या भाषा II में आपके द्वारा चुनी गई भाषा(एं) कन्नड़ के अलावा है तो कृपया उस भाषा वाली परीक्षा पुस्तिका माँग लीजिए। जिन भाषाओं के प्रश्नों के उत्तर आप दे रहे हैं वह आवेदन पत्र में चुनी गई भाषाओं से अवश्य मेल खानी चाहिए।
 8. परीक्षार्थी भाग V (भाषा II) के लिए, भाषा सूची से ऐसी भाषा चुनें जो उनके द्वारा भाषा I (भाग IV) में चुनी गई भाषा से भिन्न हो।
 9. एक कार्य परीक्षा पुस्तिका में इस प्रयोजन के लिए दी गई खाली जगह पर ही करें।
 10. सभी उत्तर केवल OMR उत्तर पत्र पर ही अंकित करें। अपने उत्तर ध्यानपूर्वक अंकित करें। उत्तर बदलने हेतु स्वेच रंजक का प्रयोग निषिद्ध है।

Name of the Candidate (in Capitals) : _____

परीक्षार्थी का नाम (बड़े अक्षरों में) :

Roll Number (अनुक्रमांक) : in figures (अंकों में) _____

: in words (शब्दों में) _____

Centre of Examination (in Capitals) : _____

परीक्षा केन्द्र (बड़े अक्षरों में) :

Candidate's Signature : _____ Invigilator's Signature : _____

परीक्षार्थी के हस्ताक्षर : निरीक्षक के हस्ताक्षर :

Facsimile signature stamp of Centre Superintendent

ಈ ಪ್ರಶ್ನೆ ಪ್ರಸ್ತುತಿಕೆ 20 ಪ್ರಾಚೀನನ್ನು ಹೊಂದಿರುತ್ತದೆ.

JPC14-I

ಪ್ರಶ್ನೆ ಪ್ರತಿಕೆ I

ಭಾಗ IV & V

ಕನ್ನಡ ಭಾಷಾ ಪೂರಕ

ಈ ಪ್ರಶ್ನೆ ಪ್ರಸ್ತುತಿಯನ್ನು ತರೆಯುವಂತೆ ಹೇಳುವವರೆಗೆ ಯಾರೂ ತರೆಯಬಹಾರದು.

ಈ ಪ್ರಶ್ನೆ ಪ್ರಸ್ತುತಿಯ ಹಿಂದಿನ ಪ್ರಾಚೀನಲ್ಲಿ ಕೊಟ್ಟಿರುವ ಸೂಚನೆಗಳನ್ನು (ಪ್ರಾಚಿ 19 & 20) ಗಮನಿಸ್ತ್ವಾಗಿ ನಿರ್ದಿಷ್ಟ ವಿಧಿಗಳನ್ನು ಒಳಗೊಂಡಿರಿ.

ಪರೀಕ್ಷಾರ್ಥಿಗಳಿಗೆ ಸೂಚನೆಗಳು :

1. ಈ ಪ್ರಶ್ನೆ ಪ್ರತಿಕೆಯು ಮುಖ್ಯ ಪ್ರಶ್ನೆ ಪ್ರಸ್ತುತಿಯ ಪೂರಕ ಪ್ರತಿಕೆಯಾಗಿದ್ದು, ಇದು ಭಾಗ IV (ಭಾಗ I) ಅಥವಾ ಭಾಗ V (ಭಾಗ II) ನ್ನು ಕನ್ನಡ ಭಾವೇಯಲ್ಲಿ ಉತ್ತರಿಸಲು ಆಯ್ದುಕೊಂಡ ಅಭ್ಯರ್ಥಿಗಳಿಗೆ ಆನ್ಯಾಯಾಗುತ್ತದೆ. ಅಭ್ಯರ್ಥಿಗಳು ಯಾವುದಾದರೂ ಒಂದನ್ನು ಆಯ್ದು ಮಾಡಿಕೊಳ್ಳಬಹುದು ಎರಡನ್ನೂ ಅಲ್ಲ.

2. ಅಭ್ಯರ್ಥಿಗಳು ಮುಖ್ಯ ಪ್ರಶ್ನೆ ಪ್ರಸ್ತುತಿಯ ಭಾಗ I, II, III ನ್ನು ಅವಶ್ಯಕವಾಗಿ ಉತ್ತರಿಸಬೇಕು ಮತ್ತು ಪೂರಕ ಪ್ರಶ್ನೆ ಪ್ರಸ್ತುತಿಯಿಂದ ಭಾಗ IV ಮತ್ತು V ರ ಉತ್ತರವನ್ನು ತಾವು ಆಯ್ದುಕೊಂಡ ಭಾವೇಯಲ್ಲಿ ಉತ್ತರಿಸಬೇಕು.

3. ಭಾಗ IV ಮತ್ತು ಭಾಗ V ರ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಪ್ರಶ್ನೆಗಳನ್ನು ಮುಖ್ಯ ಪ್ರಶ್ನೆ ಪ್ರಸ್ತುತಿಯಲ್ಲಿ ಕೊಡಲಾಗಿದೆ. ಇತರ ಪೂರಕ ಭಾವೇಯ ಪ್ರಸ್ತುತಿಯನ್ನು ಬೇರೆಯಾಗಿ ಕೇಳಿ ಪಡೆಯಬಹುದು.

4. ಈ ಪ್ರಾಚೀನಲ್ಲಿ ವಿವರ ಬರೆಯಲು ಮತ್ತು ಉತ್ತರ ಪ್ರತಿಕೆಯಲ್ಲಿ ಗುರುತು ಮಾಡಲು ಕೇವಲ ನೀಲಿ/ಕಷ್ಟ ಬಾಲ್ ಪಾಯಿಂಟ್ ಹೆನ್ ಉಪಯೋಗಿಸಿ.

5. ಈ ಭಾಷಾ ಪ್ರಸ್ತುತಿಯ ಸಂಕೇತ P ಆಗಿದೆ. ಉತ್ತರ ಪ್ರತಿಕೆಯ ಪ್ರಾಚಿ-2 ರಲ್ಲಿ ಮುದ್ರಣವಾಗಿರುವ ಸಂಕೇತದೊಡನೆ ಹೊಂದುತ್ತದೆಯೇ ಎಂದು ಸುನಿತ್ತಿಗೊಳಿಸಿಕೊಳ್ಳಿ. ಜೊತೆಗೆ ಪ್ರಶ್ನೆ ಪ್ರತಿಕೆಯ ಸಂಖ್ಯೆ ಮತ್ತು ಉತ್ತರ ಪ್ರತಿಕೆಯ ಸಂಖ್ಯೆ ಸರಿಹೊಂದುವುದನ್ನೂ ಸುನಿತ್ತಿಗೊಳಿಸಿಕೊಳ್ಳಿ. ಒಂದು ವೇಳೆ ಇವರಡೂ ಬೇರೆಯಾಗಿದ್ದರೆ, ಪರೀಕ್ಷಾರ್ಥಿ ಬೇರೆ ಪ್ರಶ್ನೆ ಪ್ರತಿಕೆ ಹಾಗೂ ಉತ್ತರ ಪ್ರತಿಕೆ ಕೊಡುವಂತೆ ನಿರ್ಣಯಿಸಿ ತ್ವರಿತ ಮನವಿ ಮಾಡಿರಿ.

6. ಈ ಪ್ರಶ್ನೆ ಪ್ರತಿಕೆಯಲ್ಲಿ ಎರಡು ಭಾಗಗಳು ಇವೆ IV ಮತ್ತು V, ಇದರಲ್ಲಿ 60 ಮಸ್ತಿಷ್ಕ ಪ್ರಶ್ನೆಗಳವೇ, ಅವುಗಳಿಗೆ ಪ್ರತಿಯೊಂದಕ್ಕೂ 1 ಅಂತೆ:

ಭಾಗ IV : ಭಾಗ I — (ಕನ್ನಡ) (ಪ್ರಶ್ನೆ 91 ರಿಂದ 120)

ಭಾಗ V : ಭಾಗ II — (ಕನ್ನಡ) (ಪ್ರಶ್ನೆ 121 ರಿಂದ 150)

7. ಭಾಗ IV ರಲ್ಲಿ ಭಾಗ I ಕ್ಷಾಗಿ 30 ಪ್ರಶ್ನೆಗಳು ಮತ್ತು ಭಾಗ V ರಲ್ಲಿ ಭಾಗ II ಕ್ಷಾಗಿ 30 ಪ್ರಶ್ನೆಗಳನ್ನು ಕೊಡಲಾಗಿದೆ. ಈ ಪ್ರಶ್ನೆ ಪ್ರತಿಕೆಯಲ್ಲಿ ಕೇವಲ ಕನ್ನಡ ಭಾಷೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೊಡಲಾಗಿದೆ. ಒಂದು ವೇಳೆ ಭಾಗ I ಮತ್ತು/ಅಥವಾ II ರಲ್ಲಿ ನೀವು ಆಯ್ದುಮಾಡಿದ ಭಾಷೆಗಳು – ಕನ್ನಡ ಅಲ್ಟ್ರೋ ಬೇರೆ ಇಂಗ್ಲಿಷ್, ದಯವಿಟ್ಟು ಆ ಭಾಷೆಯ ಪ್ರಶ್ನೆ ಕೊಡುವಂತೆ ಮನವಿ ಮಾಡಿ. ನಿಮ್ಮ ಮನವಿ ಪ್ರಶ್ನಾದಲ್ಲಿ ಆಯ್ದು ಮಾಡಿದೆ ಭಾಷೆ ಹಾಗೂ ನೀವು ಉತ್ತರ ಬರೆಯುವ ಭಾಷೆ ಹೊಂದಿಕೊಂಡಿರುತ್ತಾರೆ.

8. ಪರೀಕ್ಷಾರ್ಥಿ ಭಾಗ V (ಭಾಗ II) ಕ್ಷಾಗಿ, ಭಾಗ I (ಭಾಗ IV) ರಲ್ಲಿ ಆರಿಸಿಕೊಂಡ ಭಾಷೆಯಲ್ಲದೇ ಕೊಟ್ಟಿರುವ ಪಟ್ಟಿಯಲ್ಲಿ ಬೇರೆ ಭಾಷೆಯನ್ನು ಆರಿಸಿಕೊಳ್ಳಬೇಕು.

9. ಕಚ್ಚು ಕೆಲಸ / ಬರವಣಿಗೆಯನ್ನು ಪ್ರಶ್ನೆ ಪ್ರತಿಕೆಯಲ್ಲಿ ಅದಕ್ಕಾಗಿಯೇ ಖಾಲಿ ಬಿಟ್ಟಿರುವ ಸ್ಥಾನದಲ್ಲಿಯೇ ಮಾಡಬೇಕು.

10. ನಿಮ್ಮ ಎಲ್ಲಾ ಉತ್ತರಗಳನ್ನು ಕೇವಲ OMR ಉತ್ತರ ಪ್ರತಿಕೆಯಲ್ಲಿಯೇ ನಮೂದಿಸಿ. ನಿಮ್ಮ ಉತ್ತರವನ್ನು ಎಚ್ಚರಿಸಿಲ್ಲಿಂದ ನಮೂದಿಸಿ. ಉತ್ತರ ಬದಲಾಯಿಸಲು ಬಣ್ಣದ (whitener) ಉಪಯೋಗ ನಿರ್ವಹಿಸಲಾಗಿದೆ.

ಪರೀಕ್ಷಾರ್ಥಿಯ ಹೆಸರು (ದೊಡ್ಡ ಅಕ್ಷರಗಳಲ್ಲಿ) : _____

ಕ್ರಮಸಂಖ್ಯೆ : ಅಂಕಗಳಲ್ಲಿ _____

: ಅಕ್ಷರಗಳಲ್ಲಿ _____

ಪರೀಕ್ಷಾ ಕೇಂದ್ರ (ದೊಡ್ಡ ಅಕ್ಷರಗಳಲ್ಲಿ) _____

ಪರೀಕ್ಷಾರ್ಥಿಯ ಸಹಿ _____ ನಿರ್ಣಯಕರ ಸಹಿ _____

Facsimile signature stamp of
Centre Superintendent _____

ಪ್ರಶ್ನೆ ಪ್ರಸ್ತುತಿಕೆ ಸಂಕೇತ

P

ಅಭ್ಯರ್ಥಿಗಳು ಕನ್ನಡವನ್ನು ಭಾಷೆ I ನ್ನಾಗಿ

ಆಯ್ದುಮಾಡಿದ್ದಲ್ಲಿ, ಮುಂದಿನ ಭಾಗದಲ್ಲಿರುವ

ಪ್ರಶ್ನೆಗಳಿಗೆ ಉತ್ತರಿಸತಕ್ಕದ್ದು:



ನಿರ್ದೇಶನಗಳು: ಈ ಕೆಳಗಿನ ಪ್ರಶ್ನೆಗಳಿಗೆ ಕೊಟ್ಟರುವ ಆಯೋಗಳಲ್ಲಿ^{94.} ಸೂಕ್ತವಾದುದನ್ನು ಆರಿಸಿ ಉತ್ತರಿಸಿ (91 ರಿಂದ 105 ರವರೆಗೆ).

91. ತರಗತಿಯಲ್ಲಿ ಪತ್ಯ, ರೇಖಾಚಿತ್ರ, ಭಾವಚಿತ್ರ, ವಾಕ್ಯವಣ ಮಾಧ್ಯಮ ಮುಂತಾದವರ್ಗಗಳನ್ನು ಪಾಠಮಾಡುವುದಕ್ಕೆ ಉಪಯೋಗಿಸಿಕೊಳ್ಳಲು ಉದನ್ನು _____ ಬಳಕೆ ಎನ್ನುತ್ತಾರೆ.

- (1) ಬಹುಮಾಧ್ಯಮದ
- (2) ನೀತಿಯುತ ಸಮರ್ಥನೆಯ
- (3) ಸ್ವಯಮನ್ವಯಣಕೆಯ
- (4) ಪಠ್ಯತ್ವಕ ನಿರೂಪಣಕೆಯ

92. ತರಗತಿ IVಕ್ಕೆ ದ್ವಿತೀಯ ಭಾಷಾಭೋಧನೆಗೆಂದು ಭಾಷಿಕ ಪಟಂಗಗಳನ್ನು ಆರಿಸುವಾಗ ಈ ಕೆಳಗಿನ ಒಂದು ಆಂಶ ಗಮನದಲ್ಲಿರುಬೇಕು

- (1) ಆ ಭಾಷಿಕ ಆಂಶಗಳಿಗೆ ಉತ್ತರಿಸಲು ಆವಶ್ಯಕಿರುವ ಪದಗಳ ಸಂಖ್ಯೆಯನ್ನು ಗಮನದಲ್ಲಿರಿಸಿಕೊಳ್ಳಬೇಕು
- (2) ಜೀಚಿತ್ಯತೆಯನ್ನು ಹೊಂದಿರಬೇಕು
- (3) ಹಗುರವಾದ ತೇಲಿಸುವ ಭಾಷೆಯನ್ನು ಹೊಂದಿರಬೇಕು
- (4) ಧ್ವಂದ್ವತ್ವಕ ಭಾಷೆಯನ್ನು ಹೊಂದಿರಬೇಕು

93. ವ್ಯಾಕರಣ ಬೋಧನೆಯ ಮುಖ್ಯ ಗುರಿ

- (1) ಕೆಲಿಯುವವರ ಸಂವಹನ ಸಾಮರ್ಥ್ಯವನ್ನು ಹೆಚ್ಚಿಸುವುದು
- (2) ಕೆಲಿಯುವವರ ಗ್ರಹಣ ಸಾಮರ್ಥ್ಯದ ಮಾಪನ ಮಾಡುವುದು
- (3) ಕೆಲಿಯುವವರ ಕೇಳುವಿಕೆಯ/ಗೃಹಿಕೆಯ ಸಾಮರ್ಥ್ಯದ ಮಾಪನ ಮಾಡುವುದು
- (4) ಕೆಲಿಯುವವರ ಉಚ್ಚಾರಣೆ ಮತ್ತು ಸ್ವಂತೆಯನ್ನು ಹೆಚ್ಚಿಸುವುದು

ವ್ಯಾಕರಣ ಬೋಧನೆಯ ಆಧುನಿಕ ವಧಾಗಳು _____ ಒತ್ತುಕೊಡುತ್ತಾವೆ.

- (1) ವ್ಯಾಕರಣಕ್ಕೆ ಬದ್ದಮಾನುವುದಕ್ಕೆ
- (2) ವ್ಯಾಕರಣ ನಿಯಮಗಳ ಅಭ್ಯಾಸಕ್ಕೆ
- (3) ಕೆಲ ನಿಯತ ಸಂದರ್ಭಗಳಲ್ಲಿ ಬಳಕೆಯನುವ ವಾಕ್ಯಗಳ ಕಾಲ ರೂಪಕ್ಕೆ
- (4) L2 ಕಲಿಯಲು ಪ್ರಾರಂಭಿಸುವಾಗ ವ್ಯಾಕರಣ ಬೋಧನೆಗೆ

95. ಮಾಹಿತಿ ಪತ್ಯವೊಂದನ್ನು ‘ಸ್ವಾತನ್ತ್ರ್ಯ’ ವಿಧದಲ್ಲಿ ಒದುತ್ತಿರುವಾಗ ವಿದ್ಯಾರ್ಥಿಗಳು ಮಾಡುತ್ತಿರುವುದೇನೆಂದರೆ

- (1) ಮಾಹಿತಿಯ ಸ್ವರೂಪ ಮತ್ತು ಮಾಹಿತಿಗಳ ಆಂತರಿಕ ಸಂಬಂಧವನ್ನು ಸುಸ್ವಾಂತಿಸಬಂತೆ ಅಭ್ಯರ್ಥಿಕೊಳ್ಳಲು ಉದುವದನ್ನು
- (2) ಒಂದು ಪತ್ಯದಲ್ಲಿನ ಆದರ ಸಾಮಾನ್ಯ ತಾತ್ತ್ವಿಕ, ವಿಚಾರ ಮತ್ತಿತರ ವಿವರಗಳನ್ನು ಸರಸರಿನೆ ನಾರಾಂಶಿಕರಿಸುವುದನ್ನು
- (3) ಬೇಡದ ಎಲ್ಲಾ ವಿಷಯ ಮತ್ತು ಮಾಹಿತಿಗಳ ನಡುವೆ ಬೇಕಿರುವ ಮಾಹಿತಿಯೊಂದಕ್ಕೆ ತಡಕಾಡುವುದನ್ನು
- (4) ಅಗತ್ಯವಿರುವ ಮಾಹಿತಿಯನ್ನು ಒದುವಿಕೆಯಿಂದ ಬರಹ ರೂಪಕ್ಕೆ ಬದಲಾಯಿಸುವುದನ್ನು

96. ತರಗತಿ 11ರ ವಿದ್ಯಾರ್ಥಿಗಳಿಗೆ ಬೋಧಕರ ಸಹಾಯವಿಲ್ಲದೆ ಸ್ವತಂತ್ರವಾಗಿ ಯಾವಾಗ ಓದಲು ಬಿಡಬೇಕೆಂದು ಒಟ್ಟಿನ ಬೋಧಕ ನಿರ್ದರ್ಶನಲು ಈ ಅಂತ ಸೂಚನೆಯನ್ನು ನೀಡುತ್ತದೆ.

- (1) ಸರ್ವನಾಮ ಮತ್ತು ಸಂಯೋಗ ರೂಪಗಳನ್ನು ಮಾಹಿತಿಯನ್ನು ಸಂಬಂಧಿಸಲೆಂದು ಬಳಸುವ ಪ್ರಕ್ರಿಯೆ
- (2) ಪಠ್ಯ ಕಥಾನಕತೆಯೊಂದಿಗೆ ವ್ಯಾಖಾತ್ಯಾಫ್‌ಗಳನ್ನು ಹೊಂದಿಸುವ ಅವರ ಸಾಮರ್ಥ್ಯ
- (3) ಪಠ್ಯದ ಅರ್ಥವನ್ನು ಸಂಕ್ಷೇಪಿಸುವ ಅವರ ಸಾಮರ್ಥ್ಯ
- (4) ಕಲಿಯುವ ಮಕ್ಕಳು ಯಾವಾಗಲೂ ಬೆರಳಿನಿಂದ ತೋರಿಸುತ್ತಾ ಓದುವುದನ್ನು ಬಿಟ್ಟು ಪಠ್ಯದ ಮುದ್ರಿತ ಪದಗಳನ್ನು ಕಣ್ಣನ್ನು ಚಲನೆಯಿಂದ ಗುರುತಿಸುವ ಮತ್ತು ಕಷ್ಟವನಿಸಿದ ಕಡೆ ಮಾತ್ರ ಬೆರಳು ಮಾಡಿ ತೋರಿಸುವ ಪ್ರಕ್ರಿಯೆ

97. ಕಲಿಯುವವರ ಮೌಲ್ಯ ಮತ್ತು ಮನೋಧರ್ಮವನ್ನು ಅಳಿಯುವ ಉತ್ತಮ ವಿಧವಂದರೆ

- (1) ಘಟಕಾತ್ಮಕ ಪರೀಕ್ಷೆ
- (2) ಸಂಕ್ಷಿಪ್ತ ಪರೀಕ್ಷೆ
- (3) ಉಪಾಖಾನ ದಾಖಿಲೆಗಳು
- (4) ಪ್ರೋಫೆಸ್‌ಪ್ರೋಲಿಯೋ

98. ಪರಿಚಿತ ವಿಷಯವಲ್ಲಿದ್ದರೂ ನಿರ್ದಿಷ್ಟ ಸಂದರ್ಭಗಳಲ್ಲಿ ಮಾತುಕೆ ಮತ್ತು ಸಂವಾದಕ್ಕೆ ತೋಡಗಿಸಿಕೊಳ್ಳಲು ಮತ್ತು ಪರಿಣಾಮಕಾರಿಯಾಗಿ ತಮ್ಮನ್ನು ಬಿಂಬಿಸಿಕೊಳ್ಳಲು ಪ್ರಕ್ರಿಯೆ.

- (1) ಮೌಲಿಕ ಸಂವಹನದ
- (2) ಓದುವಿಕೆಯೆ
- (3) ಅಂತರಾಳದಲ್ಲಿನ ಹುಡುಕಾಟದ
- (4) ಬೇರೆಂದು ದೃಷ್ಟಿಕೋನದಿಂದ ಪ್ರನರ್ಹಿಸಿಸುವುದರ

99. ಕಲಿಕೆ ಯಾವಾಗಲೂ ಸರಳತೆಯಿಂದ ಸಂಕೀರ್ಣತೆಯತ್ತ ನಾಗುತ್ತದೆ. ಯಾವುದೋ ಕಾರಣಕ್ಕೆ ವಿದ್ಯಾರ್ಥಿಯೊಬ್ಬು/ಒಬ್ಬ ಪ್ರಾಥಮಿಕ ಅಥವಾ ಮೂಲಭೂತ ಅಂಶಗಳನ್ನು ಕಲಿಯಿದ್ದರೆ ಆಗ ಆತನಿಗೆ ಆಗೆ

- (1) ನೇರ ಬೋಧನೆಯಿಲ್ಲ, ದೃಶ್ಯತ್ವಕ ಮತ್ತು / ಇಲ್ಲವೇ ಕೊಶಲ್ಯ ರೂಪೀ ಸೂಚನೆಗಳನ್ನು ಕೊಡಬೇಕು
- (2) ನೇರ ಬೋಧನೆ ಮತ್ತು / ಇಲ್ಲವೇ ದೃಶ್ಯತ್ವಕ ಸೂಚನೆಗಳನ್ನು ಕೊಡಬೇಕು
- (3) ನೇರ ಬೋಧನೆಯಿಲ್ಲ, ಬರೀ ದೃಶ್ಯತ್ವಕ ಸೂಚನೆಗಳನ್ನು ಮಾತ್ರ ಕೊಡಬೇಕು
- (4) ನೇರ ಬೋಧನೆ ಮತ್ತು / ಇಲ್ಲವೇ ಕೊಶಲ್ಯ ರೂಪೀ ಸೂಚನೆಗಳನ್ನು ಕೊಡಬೇಕು

100. ಸಂವಹನ ಆಧರಿತ ಭಾಷಾಸಿದ್ಧಾಂತಗಳು ಭಾಷೆಗೆ ನಿಯಂತ್ರಣ ಸಾಮರ್ಥ್ಯವಿದೆಯೆಂದು ಪ್ರತಿಪಾದಿಸುತ್ತವೆ. ಹಾಗೆಂದರೆ

- (1) ಸಂವಹನಕ್ಕೆ ಭಾಷೆಯ ಬಳಕೆ
- (2) ದೇಶೀಯ ಉಚ್ಛರಣೆಯ ಬಳಕೆ
- (3) ಭಾಷೆಯ ಕಲಿಕೆ ಮತ್ತು ಅನ್ವಯಣೆಯ ಬಳಕೆ
- (4) ಇತರರ ನಡವಳಿಕೆಯ ಮೇಲಿನ ಹತೋಟಿಗೆ ಭಾಷೆಯ ಬಳಕೆ

101. ವಿದ್ಯಾರ್ಥಿಗಳು ತರಗತಿಯಲ್ಲಿ ಭಾಷೆಯಿಂದನ್ನು ಅಟಪಾಟಗಳ ಮುಖಾಂತರ ಕಲಿಯುವುದಾದರೆ ಆ ಬಗೆಯ ಬಗ್ಗೆ ಬಂಧುವಟಿಕೆಗೆ

- (1) ಉನ್ನತ ಸಾಹಿತ್ಯದ ಬಳಕೆ ಹೆಚ್ಚಾಗೆಬೇಕು
- (2) ತಾಂತ್ರಿಕತೆ ಆಧರಿತ ಬಂಧುವಟಿಕೆಗಳಿಗಿಂತ ಶಿಕ್ಷಣವೆಚ್ಚ ಕೊಳ್ಳಲಿರಬೇಕು
- (3) ಸಂವಾದಿಯಾದ ಮೌಲ್ಯಮಾಪನ ವಿಧಗಳಿರಬೇಕು
- (4) ಪರ್ವಪ್ರಸ್ತರಗಳ ಬಳಕೆ ಆನಗತ್ಯವಾಗಬೇಕು

102. ಭಾಷಿಕ ವೈವಿಧ್ಯತೆಯಲ್ಲಿ ಸಾಮರ್ಥ್ಯಪೂರಿತ ಕೆಲಿಕಾ ವಾತಾವರಣವನ್ನು ಉಂಟುಮಾಡಲು ಕೆಳಗಿನ ಯಾವ ವಿಧಾನವನ್ನು ಅನುಸರಿಸಬಹುದು

- (1) ಅವರವರ ಮಾತೃಭಾಷೆಯನ್ನು ಹೆಚ್ಚಿಗೊಳಿಸಲು ಬಿಡುವುದು
- (2) ಉದ್ದೇಶಿತ / ಕಲಿಯಬೇಕಾದ ಭಾಷೆಯ ಶಿಸ್ತುಬಿಧ್ಯುತಿ
- (3) ಕೆಲಿಕೆ ಮತ್ತು ಸಂವಹನಕ್ಕೆ ಒತ್ತುಕೊಡುವಯತಹ ರಚನಾತ್ಮಕ ಸಂವಹನ ವ್ಯವಹಾರದ ಚಟುವಟಿಕೆಗಳನ್ನು ರೂಪಿಸುವುದು
- (4) ಉದ್ದೇಶಿತ / ಕಲಿಯಬೇಕಾದ ಭಾಷೆಯನ್ನು ಬಳಸಿದಿದ್ದಾಗ ಸಂವಹನಕ್ಕೆ ಒತ್ತುಕೊಡುವುದು

103. ಭಾಷಾಗಳಕ್ಕೆ/ಭಾಷಾರ್ಥಕ್ಕೆ ಸಂದರ್ಭದಲ್ಲಿ ಪದಸಾಮಾಜಿಕ ಫಿಲ್ಷ್ಯೂಲಿಯು

- (1) ಭಾಷಾಗಳಕ್ಕೆಯ ಪ್ರೇರಣೆಗೆ ಸಂಬಂಧಿಸಿದೆ
- (2) ವ್ಯಾಕರಣ ನಿಯಮಗಳ ಅರಿವಿನ ಅಭಿವೃದ್ಧಿಗೆ ಸಂಬಂಧಿಸಿದೆ
- (3) ವಾಕ್ಯಾತ್ಮಕ ನಿಯಮಗಳ ಅರಿವಿನ ಅಭಿವೃದ್ಧಿಗೆ ಸಂಬಂಧಿಸಿದೆ
- (4) ಪದಗಳ ಗಳಕ್ಕೆ ಮತ್ತು ಅವುಗಳ ಬಳಕೆಗೆ ಸಂಬಂಧಿಸಿದೆ

104. ಈ ಚಟುವಟಿಕೆಯನ್ನು ಗಮನಿಸಿ : “ನಿಮಗೆ ನಿಮ್ಮ ಶಾಲೆಯ ಬಗ್ಗೆ ಏದು ವ್ಯಕ್ತಿಗಳು ಹೇಳಿದ ಹೇಳಿಕೆಗಳನ್ನು ಧ್ವನಿಮುದ್ರಿಕೆಯಿಂದ ಕೇಳಿಸಲಾಗುತ್ತದೆ. ಕೆಳಗೆ ಹೊಟ್ಟಿರುವ ಏದು ವಾಕ್ಯಗಳನ್ನು ಓದಿ. ನಂತರ A ಯಿಂದ F ವರೆಗಿನ ವಾಕ್ಯಗಳಿಗೆ 1 ರಿಂದ 5 ರವರಿಗಿನ ವ್ಯಕ್ತಿಗಳನ್ನು ಹೊಂದಿಸಿ. ಧ್ವನಿಮುದ್ರಿಕೆಯನ್ನು ಎರಡು ಬಾರಿ ಮಾತ್ರ ಕೇಳಬಹುದು.” ಈ ಬಗೆಯ ಚಟುವಟಿಕೆಯು ಕಲಿಯಬೇಕಾದ ಭಾಷೆಯ _____ ಕೌಶಲ್ಯಕ್ಕೆ ಸಂಬಂಧಿಸಿದೆ.

- (1) ಕೇಳುವಿಕೆ/ಗ್ರಹಿಕೆಯ ಮೌಲ್ಯಮಾಪನ
- (2) ಓದುವಿಕೆಯ ಅಭ್ಯಾಸದ
- (3) ವಿದ್ಯಾರ್ಥಿಯ ವ್ಯಕ್ತಿಗತ ಕಲಿಕೆಯ
- (4) ಕೇಳುವಿಕೆ/ಶ್ರವಣಕ್ಕೆ ಮುನ್ನ ಓದುವಿಕೆ/ವಾಚನ

105. ಸುಧಿಯುವಿಕೆ ಅಥವಾ ಮಾತನಾಡುವಿಕೆಯ ಕೌಶಲ್ಯವನ್ನು ಬಹುಬಾರಿ ಕಲ್ಪಿತ ಸಾಮರ್ಥ್ಯವೆಂದು ಪರಿಗಣಿಸಲಾಗುತ್ತದೆ. ಏಕೆಂದರೆ

- (1) ಮಾತೃಭಾಷೆಯನ್ನು ಮಾತ್ರವೇ ಸಮರ್ಪಕವಾಗಿ ಕಲಿಯಲು ಸಾಧ್ಯ
- (2) ಬಹುಸಾಮಾನ್ಯವಾಗಿ ಆರೋಗ್ಯಕರ ಮಾನವರು ಸಹಜವಾಗಿ ಅದನ್ನು ಕಲಿಯುತ್ತಾರೆ
- (3) ಬೋಧಕರು ಸಾಮಾನ್ಯವಾಗಿ ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ತಾವೇ ಅರಿತುಹೊಳ್ಳಲಿ ಎಂದು ಭಾವಿಸುತ್ತಾರೆ
- (4) ತರಗತಿಯಲ್ಲಿ ಬೋಧಕ ಉಪಕರಣಗಳ ಸಹಾಯವಿಲ್ಲದೆ ಭಾಷೆಯೊಂದನ್ನು ಪಾಠಮಾಡಲು ಸಾಧ್ಯವಿಲ್ಲ

ನಿರ್ದೇಶನಗಳು: ಈ ಕೆಳಗಿನ ಗಡ್ಡವನ್ನು ಓದಿ ಅನುಸರಿಸಿ ಬಯವ ಪ್ರತ್ಯೇಗಳನ್ನು (ಪ್ರ.ಸಂ. 106 ರಿಂದ 114 ರವರೆಗೆ) ಹೊಣೆಯಲ್ಲಿ ಸೂಕ್ತವಾದುದನ್ನು ಆರಿಸುವುದರ ಮೂಲಕ ಉತ್ತರಿಸಿ.

ಎನ್ನ. ನಿಜಲಿಂಗಪ್ರನವರು ವಿಶಾಲ ಮೈಸೂರು ರಾಜ್ಯದ (ಕುಗ ಕನಾಟಕ ರಾಜ್ಯ) ಮಾಜಿ ಮುಖ್ಯಮಂತ್ರಿ, ರಾಜಕಾರಣ, ಸ್ವತಂತ್ರ ಹೋರಾಟಗಾರ, ಮತ್ತು ಕನಾಟಕ ಏಕೀಕರಣಕ್ಕಾಗಿ ಶ್ರಮಿಸಿದವರು. ತಂದೆ ಅಭಿಲೂರು ಅಡಿಪ್ರವ್ವ ಮತ್ತು ತಾಯಿ ನೀಲಮ್ಮಾ. ಕನಾಟಕ ರಾಜ್ಯದಲ್ಲಿರುವ, ಹಿಂದೆ ಮದರಾಸು ಪ್ರಾಂತ್ಯದಲ್ಲಿದ್ದ ಬಳಾರಿ ಜಿಲ್ಲೆಯ ಹಲುವಾಗಲು ಎಂಬ ಹಳ್ಳಿಯಲ್ಲಿ ತಂದೆ ಒಬ್ಬ ಸಣ್ಣ ವರ್ತಕರಾಗಿದ್ದರು. ತಾಯಿ ಕೀವಭಕ್ತಿ. ನಿಜಲಿಂಗಪ್ರನವರು 1902ರ ಡಿಸೆಂಬರ್ 10ರಂದು ಜನಿಸಿದರು. ಇವರು ಅಣ್ಣ ವೀರಪ್ಪ, ಅಕ್ಕ ಪುಟಪ್ಪಾ. ನಿಜಲಿಂಗಪ್ರನವರಿಗೆ ಆರು ವರ್ಷ ಆಗಿದ್ದಾಗ್ನಿ ತಂದೆ ತೀರಿಕೊಂಡರು. ಚಿತ್ರದುರ್ಗ ಜಿಲ್ಲೆಯ ಸಿದ್ದವನಹಳ್ಳಿಯಲ್ಲಿದ್ದ ಚಿಕ್ಕಪ್ಪ ರುದ್ರಪ್ರನವರ ಆಶ್ರಯದಲ್ಲಿ ನಿಜಲಿಂಗಪ್ರನವರು ಬೆಳೆದರು. ಅಂತೆಯೇ ಇವರು ಸಿದ್ದವನಹಳ್ಳಿ ನಿಜಲಿಂಗಪ್ರನವರಿನಿಂದೊಂದಿದ್ದಾರೆ.

ನಿಜಲಿಂಗಪ್ರನವರು ಸಿದ್ದವನಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣವನ್ನೂ ದಾವಣಿಗೆಯ ಆಂಗ್ಲ-ವನಾರ್ಥಕ್ಕುಲರ್ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣವನ್ನೂ ಪಡೆದು ಚಿತ್ರದುರ್ಗದಲ್ಲಿ ಪ್ರೌಢಶಾಲೆ ಸೇರಿದರು. 1924ರಲ್ಲಿ ಸೆಂಟ್ಲೂ ಕಾಲೇಜನಿಂದ ಪದವಿ ಗಳಿಸಿ 1926ರಲ್ಲಿ ಪ್ರಾಚೀಯ ನ್ಯಾಯಶಾಸ್ತ್ರ ಕಾಲೇಜನಿಂದ ಎಲ್.ಎಲ್.ಬಿ. ಪದವಿ ಸಂಪಾದಿಸಿಕೊಂಡು ವರ್ಕೀಲಿಯನ್ನಾರಂಭಿಸಿದರು.

ನಿಜಲಿಂಗಪ್ರನವರ ಮೇಲೆ ಇವರ ಚಕ್ಕಾದಿನಲ್ಲಿ ಪ್ರಥಾವ ಬೀರಿದವರೆಂದರೆ ಇವರ ತಾಯಿ, ಹಾಗೂ ಇವರ ಉಪಾಧ್ಯಯರಾಗಿದ್ದ ವೀರಪ್ಪ ಮಾಸ್ತರ್. ಇವರು ಶಾಲೆಕಾಲೇಜುಗಳಲ್ಲಿ ಗಳಿಸಿದ ಆಧುನಿಕ ಶಿಕ್ಷಣದ ಜೊತೆಗೆ ಸಂಪ್ರದಾಯಬದ್ದ ಶಿಕ್ಷಣವೂ ಸಮರಸವಾಗಿ ಬೆರೆತು ಇವರ ವ್ಯಕ್ತಿತ್ವ ರೂಪಗೊಂಡಿತು. ಬಸವೇಶ್ವರ ವಚನಗಳೂ ಶಂಕರಾಚಾರ್ಯರ ದರ್ಶನವೂ ನಿಜಲಿಂಗಪ್ರನವರ ಮನಸ್ಸಿನ ಮೇಲೆ ಅಗಾಧ ಪರಿಣಾಮ ಬೀರಿದವು. ಭಾರತ ಸ್ವಾತಂತ್ರ್ಯ ಸಂಗ್ರಹದ ಕಾಲದಲ್ಲಿ ಮಹಾತ್ಮ ಗಾಂಧಿಯವರ ಜೀವನ ವಿಚಾರಗಳಿಗೆ ಇವರು ಮಾರು ಹೋದರು. ನಿಜಲಿಂಗಪ್ರನವರ ವಿವಾಹವಾಗಿದ್ದು ಇವರಿಗೆ 25 ವರ್ಷ ಆಗಿದ್ದಾಗ್ನಿ (1927). ಪತ್ತಿ ಮುರಿಗೆಮೈನವರು ದಾವಣಿಗೆಯ ಕೆಳ ಮಧ್ಯಮವರ್ಗದ ಕುಟುಂಬದಿಂದ ಬಂದವರು.

ನಿಜಲಿಂಗಪ್ರನವರ ಆದರ್ಶಗಳನ್ನೂ ಅವರು ಚೆನ್ನಾಗಿ ಅರಿತುಕೊಂಡು ನಿಜಲಿಂಗಪ್ರನವರಿಗೆ ಸದಾ ಬೆಂಬಲ ನೀಡಿದರು. ನಿಜಲಿಂಗಪ್ರನವರ ವೀಕ್ಷಕ, ವಿಚಕ್ಷಕ, ವಾಸ್ತವಿಕ ದೃಷ್ಟಿ ಪ್ರಸನ್ನಚಿತ್ತ ಇವಕ್ಕೆ ಇವರ ಸಮರಸ ಸಂಸಾರ ಜೀವನ ಬಹಳಮಟ್ಟಿಗೆ ಕಾರಣವೆನ್ನಬಹುದು.

ನಿಜಲಿಂಗಪ್ರನವರು ವಿದ್ಯಾರ್ಥಿಯಾಗಿದ್ದಾಗ್ನಿ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಬೆಳಗಾಂವಿಯಲ್ಲಿ ನಡೆದ ಅವಿಲಿ ಭಾರತ ಕಾಂಗ್ರೆಸ್ ಅಧಿವೇಳನಕ್ಕೆ ಸ್ವಯಂಸೇವಕರಾಗಿ ಹೋಗಿದ್ದರು. ಆಗಲೇ ಇವರು ಗಾಂಧಿ ತತ್ವಗಳಿಗೆ ಮಾರು ಹೋಗಿದ್ದು, 1931ರಲ್ಲಿ ಗಾಂಧಿಜಿಯವರು ನಡೆಸಿದ ದಂಡಿ ಯಾತ್ರೆಯಿಂದಲೂ ಇವರು ಪ್ರಭಾವಿತರಾದರು. 1931ರಿಂದಲೇ ಇವರು ಕಾಂಗ್ರೆಸ್ ಸಂಸ್ಥೆಯತ್ತ ಒಲಿದಿದ್ದರು. ಕಾಂಗ್ರೆಸ್ ಅಧಿವೇಳನಗಳಿಗೆ ಹೋಗುತ್ತಿದ್ದರು. ಆದರೆ ಇವರು ನೇರ ರಾಜಕಾರಣಕ್ಕೆ ಇಳಿದ್ದು 1936ರಲ್ಲಿ, ಆ ವರ್ಷ ಇವರು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದರು. ಆಗಿನಿಂದ ಸ್ವಾತಂತ್ರ್ಯ ಹೋರಾಟ ಹಾಗೂ ಸಂಸಾರದ ಜವಾಬ್ದಾರಿ ಸರ್ಕಾರದ ಹೋರಾಟದಲ್ಲಿ ಸಕ್ರಿಯ ಪಾತ್ರ ವಹಿಸಬೊಡಿದರು. ಹಲವು ಸತ್ಯಗ್ರಹಗಳಲ್ಲಿ ಭಾಗವಹಿಸಿ ಅನೇಕ ಸಲ ಕಾರಾಗ್ರಹವಾಸ ಮಾಡಿದರು. ಕನಾಟಕ ಪ್ರವಾಸ ಮಾಡಿ ಕನ್ನಡಿಗರಲ್ಲಿ ಜಾಗ್ತಿ ಮೂಡಿಸಿದರು. ನಿಜಲಿಂಗಪ್ರನವರು ಒಳ್ಳಿಯ ವಾಗ್ನಿ, ರಾಜಕೀಯ ವಿಮೋಚನೆ, ಸಮಾಜ ಸುಧಾರಣೆ, ಕನಾಟಕದ ಸಾಂಸ್ಕೃತಿಕ ಹಾಗೂ ರಾಜಕೀಯ ಪಕ್ಷಕರಣ, ಗ್ರಾಮೀಣ ಅರ್ಥ ವ್ಯವಸ್ಥೆಯ ಪುನರುಧಾರ ಇವುಗಳಲ್ಲಿ ಇವರು ಆಸಕ್ತಿ ವಹಿಸಿದ್ದರು.

ಆರಣ್ಣ ಸತ್ಯಗ್ರಹದ ನಿರ್ಮಿತವಾದ ನಿಜಲಿಂಗಪ್ರನವರನ್ನು ಆಗಿನ ಮೈಸೂರು ಸರ್ಕಾರ ಬಂಧಿಸಿ ಒಂದೊವರೆ ವರ್ಷಗಳ ಸತ್ಯಮ ಕಾರಾಗ್ರಹವಾಸದ ಶಿಕ್ಷೆ ವಿಧಿಸಿರುವುದರ ಜೊತೆಗೆ ಇವರ ವರ್ಕೀಲಿಯ ಸನದನ್ನು ಹಿಂದಕ್ಕೆ ತೆಗೆದುಹೊಂಡಿತು. ಮತ್ತೆ 1942ರ ತೆಲೇಜಾವ್ ಚಿಕ್ಕವಳಿಯ ಕಾಲದಲ್ಲಿ ಸರ್ಕಾರ ಇವರನ್ನು ಸ್ವಾಧಿಬದ್ಧತೆಯಲ್ಲಿಟ್ಟಿತ್ತು. ನಿಜಲಿಂಗಪ್ರನವರು 1945 - 1946ರಲ್ಲಿ ಮೈಸೂರು ಪ್ರದೇಶ ಕಾಂಗ್ರೆಸ್ ಸಮಿತಿಗೂ 1948 - 54ರಲ್ಲಿ ಕನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೂ ಅಧ್ಯಕ್ಷರಾಗಿದ್ದರು. 1945 - 47ರಲ್ಲಿ ಸಂವಿಧಾನ ಸಭೆಗೂ 1952 - 56ರಲ್ಲಿ ಲೋಕಸಭೆಗೂ ಸದಸ್ಯರಾಗಿದ್ದರು.

- 106.** ಎನ್. ನಿಜಲಿಂಗಪ್ಪನವರು ನೇರ ರಾಜಕಾರಣಕ್ಕೆ ಇಂದ ವರ್ಷ
 (1) 1941
 (2) 1926
 (3) 1931
 (4) 1936
- 107.** ಬ್ರಿಟಿಷ್ ಅಧಿನಿರ್ದಿಷ್ಟ ಆಗಿನ ಮೈಸೂರು ಸರ್ಕಾರ ಎನ್.
 ನಿಜಲಿಂಗಪ್ಪನನ್ನು ಸಾಫಿಬಂಡ್‌ತೆಯಲ್ಲಿಟ್ಟಿದ್ದ ವರ್ಷ
 (1) 1942
 (2) 1902
 (3) 1931
 (4) 1924
- 108.** ನಿಜಲಿಂಗಪ್ಪನವರು 1902ರ ಯಾವ ತಿಂಗಳಲ್ಲಿ ಜನಸಿದರು
 (1) ಜನವರಿ
 (2) ಡಿಸೆಂಬರ್
 (3) ನವೆಂಬರ್
 (4) ಅಕ್ಟೋಬರ್
- 109.** ಬ್ರಿಟಿಷ್ ಅಧಿನಿರ್ದಿಷ್ಟ ಆಗಿನ ಮೈಸೂರು ಸರ್ಕಾರ ಎನ್.
 ನಿಜಲಿಂಗಪ್ಪನವರನ್ನು ಸಾಫಿಬಂಡ್‌ತೆಯಲ್ಲಿಟ್ಟಿದ್ದ ಯಾವ ಚಳುವಳಿಯ ಕಾರಣದಿಂದ
 (1) ಕನಾರ್ಚಿಕ ಏಕೀಕರಣ
 (2) ದಂಡೀ ಯಾತ್ರೆ
 (3) ಚಲೇಜಾವ್ ಚಳುವಳಿ
 (4) ಅರಣ್ಯ ಸತ್ಯಾಗ್ರಹ
- 110.** ನಿಜಲಿಂಗಪ್ಪನವರು ಗಂಡಿ ತತ್ತ್ವಗಳಿಗೆ ಮಾರುಹೋದದ್ದು ಈ ಉರಿನಲ್ಲಿ
 (1) ಬೆಳೆಗಾಂವಿ
 (2) ಮೈಸೂರು
 (3) ದಾವಣಗೆರೆ
 (4) ಪೂನಾ
- 111.** ಬ್ರಿಟಿಷ್ ಅಧಿನಿರ್ದಿಷ್ಟ ಆಗಿನ ಮೈಸೂರು ಸರ್ಕಾರ ಎನ್.
 ನಿಜಲಿಂಗಪ್ಪನವರನ್ನು ಬಂಧಿಸಿ ಒಂದೊವರೆ ವರ್ಷಗಳ ಸರ್ಕಾರ ಕಾರ್ಯಗೃಹವಾಸದ ಶಿಕ್ಷೆ ವಿಧಿಸಿದ್ದು ಯಾವ ಕಾರಣದಿಂದ
 (1) ಕನಾರ್ಚಿಕ ಏಕೀಕರಣ
 (2) ಅರಣ್ಯ ಸತ್ಯಾಗ್ರಹ
 (3) ಚಲೇಜಾವ್ ಚಳುವಳಿ
 (4) ದಂಡೀ ಯಾತ್ರೆ
- 112.** ನಿಜಲಿಂಗಪ್ಪನವರು 1926ರಲ್ಲಿ ಎಲ್.ಎಲ್.ಬಿ. ಪದವಿ ಸಂಪಾದಿಸಿದ್ದು
 (1) ಮದರಾಸ್ ವಿಶ್ವವಿದ್ಯಾನಿಲಯದಿಂದ
 (2) ಸಂಟುಲ್ ಕಾಲೇಜಿನಿಂದ
 (3) ಆಂಗ್ಲೋ-ವನಾರ್ಥಕ್ಯೂಲರ್ ಶಾಲೆಯಿಂದ
 (4) ಪ್ರಕ್ರಿಯ ನ್ಯಾಯಶಾಸ್ತ್ರ ಕಾಲೇಜಿನಿಂದ
- 113.** ಸಂವಿಧಾನ ಸಭೆಗೆ ನಿಜಲಿಂಗಪ್ಪನವರು ಸದಸ್ಯರಾಗಿದ್ದ ಆವಧಿ
 (1) 1952 – 56
 (2) 1945 – 46
 (3) 1945 – 47
 (4) 1948 – 54
- 114.** ನಿಜಲಿಂಗಪ್ಪನವರು ವರ್ಕೇಲಿಯ ಸನದನ್ನು ಕಳೆದುಹೊಂಡಿದ್ದು ಯಾವ ಕಾರಣಕ್ಕೆ
 (1) ಕನಾರ್ಚಿಕ ಏಕೀಕರಣದಲ್ಲಿ ಭಾಗವಹಿಸಿದ್ದರಿಂದ
 (2) ದಂಡೀ ಯಾತ್ರೆಯಲ್ಲಿ ಭಾಗವಹಿಸಿದ್ದರಿಂದ
 (3) ಚಲೇಜಾವ್ ಚಳುವಳಿಯಲ್ಲಿ ಭಾಗವಹಿಸಿದ್ದರಿಂದ
 (4) ಅರಣ್ಯ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರಿಂದ

ನಿದೇಶನಗಳು: ಈ ಕೆಳಗಿನ ಪದ್ಯವನ್ನು ಓದಿ ಅನುಸರಿಸಿ ಬರುವ ಪ್ರಶ್ನೆಗಳನ್ನು (ಪ್ರ.ನಂ. 115 ರಿಂದ 120 ರವರಿಗೆ) ಕೊಟ್ಟಿರುವ ಆಯ್ದುಗಳಲ್ಲಿ ಸೂಕ್ತವಾದುದನ್ನು ಆರಿಸುವುದರ ಮೂಲಕ ಉತ್ತರಿಸಿ.

ಆಧುನಿಕ ವಚನ

ಗಾಳಿಬೀಸಿದತ್ತ ಹುಟ್ಟು ಹಾಕಿದರೆ
ಹರಿಗೋಲು ಉಳಿಯಬಹುದಾಗಲಿ ಗುರಿ ನಿಲುಕದಯ್ಯ.
ದಾರಿ ಚೆನ್ನಾಗಿದೆಯೆಂದು ತಪ್ಪುದಾರಿ ತುಳಿದರೆ
ದಾರಿ ಸಾಗಬಹುದಾಗಲಿ ಉರ ಸೇರಲಾಗದಯ್ಯ !

ಸ್ವತಂತ್ರ ಧೀರಸಿದ್ದೇಶ್ವರಾ,
ಸುಲಭವಾದುದೆಲ್ಲ ಶುಭಕರವಲ್ಲ
ಕಲಣವಾದುದೆಲ್ಲ ಕಷ್ಟಪರವಲ್ಲವಯ್ಯ !

ಗುಂಪು ಗುಂಪಾಗಿ ಬೆಳೆದರೂ
ಗುಂಪುಗಾರಿಕೆಯ ಗಾಂಪತನವಿಲ್ಲ¹
ಗುಂಪು ಮರಗಳಲ್ಲಿ
ಒಂದರ ಬಾಹು ಇನ್ನೊಂದರ ಹೆಗಲಮೇಲೆ.

ಒಂದರ ಹಸ್ತ ಇನ್ನೊಂದರ ಹಸ್ತದಲ್ಲಿ
ಒಂದರ ನೆರಳು ಇನ್ನೊಂದರ ನೆರಳನಲ್ಲಿ
ಎಲ್ಲ ಸಮರಸ-ಇಲ್ಲ ವಿರಸ !

ನರರಲ್ಲಿಕೆ ಗುಂಪುಗಾರಿಕೆ
ವಿರಸ ವಿರೋಧ ವಿಷಮತೆಗಳು
ಚಿಮ್ಮಿ ಹೊಮ್ಮುತ್ತಿರಬೇಕಯ್ಯಾ -
ಸ್ವತಂತ್ರ ಧೀರಸಿದ್ದೇಶ್ವರಾ !
- ಸಿದ್ಧಿಯ್ಯ ಪುರಾಣಕೆ

115. ಮೇಲಿನ ಕವನದಲ್ಲಿ ಗುಂಪುಗಾರಿಕೆ ಯಾರಲ್ಲಿ
ಕಾಣತ್ತದೆಯೆಂಬುದು ಕೆವಿಯ ನೋವಿನ ಕಾಳಜಿ
(1) ಹರಿಗೋಲುಗಳಲ್ಲಿ
(2) ಮರಗಳಲ್ಲಿ
(3) ಮನುಷ್ಯರಲ್ಲಿ
(4) ಸಾಗುವ ದಾರಿಗಳಲ್ಲಿ

116. ಯಾರಲ್ಲಿ ಗುಂಪುಗಾರಿಕೆಯ ಗಾಂಪತನವಿಲ್ಲ ಎಂಬುದು
ಕೆವಿಯೆ ಆನಿಸಿಕೆ

- (1) ಹರಿಗೋಲುಗಳಲ್ಲಿ
- (2) ಮನುಷ್ಯರಲ್ಲಿ
- (3) ಮರಗಳಲ್ಲಿ
- (4) ಸಾಗುವ ದಾರಿಗಳಲ್ಲಿ

117. ಈ ಆಧುನಿಕ ವಚನದಲ್ಲಿ ಕೆವಿ ಸಿದ್ಧಿಯ್ಯ ಪುರಾಣಕರ ಗುಪ್ತ
ಅಂಕಿತನಾಮು

- (1) ಮಂಮತಿಮ್ಮೆ
- (2) ಸ್ವತಂತ್ರ ಧೀರಸಿದ್ದೇಶ್ವರಾ
- (3) ಕೂಡಲಸಂಗಮದೇವ
- (4) ಕಾವ್ಯಾನಂದ

118. ದಾರಿ ಚೆನ್ನಾಗಿದೆಯೆಂದು ತಪ್ಪುದಾರಿ ತುಳಿದರೆ
ಏನಾಗಬಹುದು ?

- (1) ಉರ ಸೇರಬಹುದು
- (2) ಗುರಿ ನಿಲುಕುವುದಿಲ್ಲ
- (3) ಗುರಿ ನಿಲುಕುತ್ತದೆ
- (4) ಉರ ಸೇರಲಾಗದು

119. ಗಾಳಿಬೀಸಿದತ್ತ ಹುಟ್ಟು ಹಾಕಿದರೆ _____.

- (1) ದಾರಿ ಸಾಗುವುದಿಲ್ಲ
- (2) ಹರಿಗೋಲು ಉಳಿಯಬಹುದು
- (3) ದಾರಿ ಸಾಗಬಹುದು
- (4) ಹರಿಗೋಲು ಉಳಿಯುವುದಿಲ್ಲ

120. ಕೆವಿಗೆ ಮರಗಳಲ್ಲಿ ಕಾಣಿಸಿದ ಒಳ್ಳೆಯ ಗುಣ

- (1) ಸಾಮರಸ್ಯ
- (2) ವಿರಸ
- (3) ವಿಷಮತೆ
- (4) ಗುಂಪುಗಾರಿಕೆ

ಅಭ್ಯರ್ಥಿಗಳು ಕನ್ನಡವನ್ನು ಭಾಷೆ II ನ್ನಾಗಿ

ಆಯ್ದೊಮ್ಮಾಡಿದ್ದಲ್ಲಿ, ಮುಂದಿನ ಭಾಗದಲ್ಲಿರುವ

ಪ್ರಶ್ನೆಗಳಿಗೆ ಉತ್ತರಿಸತಕ್ಕದ್ದು.



ಭಾಗ V
ಭಾಷೆ II
ಕನ್ನಡ

ನಿರ್ದೇಶನಗಳು : ಈ ಕೆಳಗಿನ ಪ್ರಶ್ನೆಗಳಿಗೆ ಜೊಟಿಲ್ಯಾಪ ಅಥವಾ ಗಳಲ್ಲಿ ಸೂಕ್ತವಾದುದನ್ನು ಆರಿಸಿ ಉತ್ತರಿಸಿ (121 ರಿಂದ 135 ರವರಿಗೆ).

121. ಕೆಳಗಿನ ಯಾವ ಪಾರಿಭಾಷಿಕ ಪದ ಜೊಟಿಲ್ಯಾಪ ಚೆಟುವಟಿಕೆಯನ್ನು ಸೂಕ್ತವಾಗಿ ವ್ಯಾಖ್ಯಾನಿಸುತ್ತದೆ ?

“ಹೇಳುವವರ ಮಾತರಿಗಳನ್ನು ಅಥವಾ ಮಾಡಿಕೊಳ್ಳಲೇಬೇಕೆಂಬ ಕೇಳುಗನ ಪ್ರಫ್ಲಾಪೂರ್ವಕ ನಿರ್ಧಾರ”

- (1) ಸಕ್ರಿಯ ಕೇಳಿಸಿಕೊಳ್ಳಲಿಕೆ/ಶ್ರವಣ
- (2) ಪ್ರಫ್ಲಾಪೂರ್ವಕ ಪ್ರಯತ್ನ
- (3) ವ್ಯವಹರಿಸುವ ಸಾಮರ್ಥ್ಯ
- (4) ಅಪ್ರವರ್ತಕ ಕೇಳಿಸಿಕೊಳ್ಳಲಿಕೆ/ಶ್ರವಣ

122. ಭಾಷಾ ತರಗತಿಯಲ್ಲಿ ಒಳ್ಳಿಯ ನಡವಳಿಕೆಯನ್ನೂ ಉಳಿಸಿಕೊಂಡು ವಿಶೇಷ ಆಗತ್ಯದ ವಿದ್ಯಾರ್ಥಿಗಳಿಗೆ (students of special needs) ಅಥವಾ ಪೂರ್ವಾಧಾರಿ ಭಾಷಿಕ ಕೌಶಲಗಳನ್ನು ಅಭಿವೃದ್ಧಿಪಡಿಸುವ ವಿಧಾನದ ಹೆಸರು

- (1) ಸಮಾವೇಶಿ (inclusive) ವಿಧಾನ
- (2) ಶಿಸ್ತುಬದ್ಧ (disciplined) ವಿಧಾನ
- (3) ಸೃಜನಶೀಲ (creative method) ವಿಧಾನ
- (4) ಗ್ರಹಿಕಾ ವಿಧಾನ

123. ಕಲಿಯುವ ಮಕ್ಕಳು ಉದ್ದೇಶಿತ ಭಾಷೆಯಲ್ಲಿ ನಿರ್ವಿರವಾಗಿ ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಲು, ಆ ಭಾಷೆಯಲ್ಲಿ ಅವರನ್ನು ದ್ವೇಶಿಸಿ ಹೇಳಿದ ಮಾತುಗಳನ್ನು ಅಥವಾ ಮಾಡಿಕೊಳ್ಳಲು ಮತ್ತು ತಾವು ಒಂದಿದ ಪಠ್ಯವನ್ನು ವಿಶ್ಲೇಷಿಸಲು ಆವರಿಗೆ ಉದ್ದೇಶಿತ/ಕಲಿಯುತ್ತಿರುವ ಭಾಷೆಯ _____.

- (1) ಪ್ರಬುಲವಾದ ವ್ಯೇಯಕ್ತಿಕೆ ಪದಕೋಶ ಆಗತ್ಯ
- (2) ಜೊತೆಗೆ ಮಾತ್ರಭಾಷೆಯನ್ನು ಬರೆಸುವುದು ಆಗತ್ಯ
- (3) ವ್ಯಾಕರಣ ನಿಯಮಗಳ ಸರಿಯಾದ ಕಂಠಪಾಠ ಆಗತ್ಯ
- (4) ರಚನೆ ಮತ್ತು ಒಳಕೆಯ ತಿಳಿವಳಿಕೆ ಆಗತ್ಯ

124. ಈ ಕೆಳಗಿನ ಹೇಳಿಕೆಗಳಲ್ಲಿ ಯಾವುದು ಸರಿ

- (1) ಪರಿಣಾಮಕಾರಿ ಕಲಿಕೆ ಪಠ್ಯವೊಂದನ್ನು ಬೋಧಿಸುವಾಗ ಇಲ್ಲವೇ ಬೋಧಿಸಿದ ನಂತರ ರೂಪಾತ್ಮಕ ಮೌಲ್ಯಮಾಪನ (formative assessment) ನಡೆಸಬೇಕು
- (2) ಬೋಧನೆ-ಕಲಿಕೆಯ ಅಭಿವೃದ್ಧಿಗೆ ಸಾರಾಂಶ ರೂಪೀ ಮೌಲ್ಯಮಾಪನ (summative assessment) ನಡೆಸಬೇಕು
- (3) ರೂಪಾತ್ಮಕ ಮೌಲ್ಯಮಾಪನ (formative assessment) ವಿದ್ಯಾರ್ಥಿಗಳನ್ನು ಸಾಮರ್ಥ್ಯದ ಆಧಾರದ ಮೇಲೆ ವರ್ಗೀಕರಿಸಲು ಸಹಾಯ ಮಾಡುತ್ತದೆ
- (4) ಎಲ್ಲಾ ರೂಪಾತ್ಮಕ ಕಾರ್ಯಗಳು (formative tasks) ಒಂದು ಬಗೆಯ ಮೌಲ್ಯಮಾಪನಗಳೇ

125. “ದ್ವಿತೀಯ ಭಾಷೆಯಲ್ಲಿ ಯಾವುದೇ ಒಬ್ಬ ವ್ಯಕ್ತಿಯ ಭಾಷಾನಾಮರ್ಥವು ರೂಡಿಪ್ರವೃತ್ತಿಗೆ

ಅನುಗುಣವಾಗಿರುತ್ತದೆ (Language ability in the second language is at the habit level)” ಇದರಫರ್ಮ

(1) ದ್ವಿತೀಯ ಭಾಷೆಯ ಕೆಲಿಕೆಯು ಆ ಭಾಷೆಯ ರಚನೆ ಮತ್ತು ಪದಸಂಪತ್ತನ್ನು ರೂಡಿಪ್ರವೃತ್ತಿಗೆ ತಂದುಹೊಳ್ಳಬೇಕು ಎಂದು

(2) ಶಬ್ದಗಳು, ಪದಗಳು, ಪದಪ್ರಂಜಗಳು ಮತ್ತು ಅಧ್ಯಾಗಳನ್ನು ಪಾಠಮಾಡಬೇಕು ಎಂದು

(3) ದ್ವಿತೀಯ ಭಾಷೆಯ ಆಡುಗರ (native speakers) ತರಹವೇ ತಾತ್ಕಾಗಳನ್ನು ರಚಿಸಬೇಕು ಎಂದು

(4) ಕಲಿಯುವ ಭಾಷೆಯ ಸಾಮಾನ್ಯ ಮಾತ್ರಾತ್ಮಕತೆಯಲ್ಲಿ ಬಳಕೆಯಾಗುವ ಮೂಲಭೂತ ವಾಕ್ಯಗಳನ್ನು ಹಾಗೆಯೇ ನೆನಷಿರಿಸಿಕೊಳ್ಳಬೇಕು ಎಂದು

126. ವಿದ್ಯಾರ್ಥಿಗಳ ಕೆಲ ಕಲಿಕಾ ಅಸಾಮರ್ಥ್ಯಗಳನ್ನು (learning disabilities) ಗುರುತಿಸುವುದರ ಮೂಲಕ ಏನನ್ನು ಬೋಧಿಸಬೇಕೆಂಬುದನ್ನು ನಿರ್ದಿಷ್ಟಿಸುವುದಕ್ಕೆ _____ ಎಂದು ಹೇಳಿರು.

(1) ಹೆಚ್ಚುವರಿ ಅಭ್ಯಾಸ

(2) ಪ್ರೋಜೆಕ್ಟ್‌ಎಂದಿಗಿನ ಸಮಾಲೋಚನೆ

(3) ಪರಿಹಾರಾತ್ಮಕ ಬೋಧನೆ

(4) ವಿದ್ಯಾರ್ಥಿಗಳೊಂದಿಗಿನ ಸಮಾಲೋಚನೆ

127. ಉದ್ದೇಶಿತ ಭಾಷೆಯಲ್ಲಿಯೇ ವ್ಯಾಕರಣವನ್ನು ಬೋಧಿಸುವ ಪ್ರಕ್ರಿಯೆ

(1) ವ್ಯಾಕರಣವನ್ನು ಅಧ್ಯ ಮಾಡಿಕೊಳ್ಳಲು ತಾಂತ್ರಿಕ ಸಲಕರಣೆಗಳನ್ನು ಬೇಡುತ್ತದೆ

(2) ಕಲಿಯುವವರಿಂದ ಹೆಚ್ಚಿನ ಶ್ರಮವನ್ನು ನಿರ್ಣ್ಯಿಸುತ್ತದೆ

(3) ಕಲಿಯುವವರಿಗೆ ಭಾಷೆಯೊಂದು ಸುಸಜ್ಜಿತ ವ್ಯವಸ್ಥೆ ಎನ್ನುವ ಪ್ರಳ್ಯಿಯನ್ನಿಂಬು ಮಾಡುತ್ತದೆ

(4) ವಿದ್ಯಾರ್ಥಿಗಳಲ್ಲಿ ಉದ್ದೇಶಿತ ಭಾಷೆಯ ಬಳಕೆಯನ್ನು ಉತ್ತೇಜಿಸುತ್ತದೆ

128. ದ್ವಿತೀಯ ಭಾಷಾ ಕೆಲಿಕೆಯಲ್ಲಿ _____ ವರ್ಯೋವಗ್ರಂಥ ವಿದ್ಯಾರ್ಥಿಗಳು ಒಹುಬೇಗ ಸ್ಕೂಲ್‌ಗ್ರಂಥ ಭಾಷೆಯತ್ತ ಆಕಾಶಾತ್ಮಕವಾಗುತ್ತಾರೆ.

(1) 9 – 12 ವರ್ಷಗಳು

(2) 1 – 4 ವರ್ಷಗಳು

(3) 15 – 17 ವರ್ಷಗಳು

(4) 10 – 14 ವರ್ಷಗಳು

129. ಒಂದು ದ್ವಿಭಾಷಿಕ ಶಿಕ್ಷಣ ತರಗತಿಯಲ್ಲಿ ಬೋಧಕರು

(1) ವಿದ್ಯಾರ್ಥಿಗಳ ಮತ್ತು ಉದ್ದೇಶಿತ ಎರಡೂ ಭಾಷೆಗಳಲ್ಲಿ ಮಾತನಾಡುತ್ತಾರೆ

(2) ಉದ್ದೇಶಿತ ಭಾಷೆಯಲ್ಲಿ ಮಾತ್ರ ಮಾತನಾಡುತ್ತಾರೆ

(3) ತರಗತಿಯಲ್ಲಿ ವಿದ್ಯಾರ್ಥಿಗಳು ಅದೇ ಭಾಷೆಯಲ್ಲಿ ಮಾತನಾಡುತ್ತಾರೆ

(4) ವಿದ್ಯಾರ್ಥಿಗಳ ಭಾಷೆಯಲ್ಲಿ ಮಾತನಾಡುತ್ತಾರೆ

130. ಕಂಪ್ಯೂಟರ್ ಆರ್ಥಾರ್ತಿ ಭಾಷಾರ್ಥೋದನೆಯಲ್ಲಿ

ರೋಧಕೆಯೊಬ್ಬಕು ತನ್ನ ವಿದ್ಯಾರ್ಥಿಗಳಿಗೆ ತನ್ನ ಪಾಠಪ್ರವಚನಗಳ ವಿದ್ಯಾರ್ಥಿಗಳಿಗೆ ಅನ್ನ ಸ್ವಲ್ಪ ಎಡಿಟ್ ಮಾಡಿ ಅವುಗಳೇಡ್ ಮಾಡಲು ಹೋಮ್‌ವರ್ಕ್‌ ರೂಪದಲ್ಲಿ ನೀಡುತ್ತಾಳೆ. ಇದು ವಿದ್ಯಾರ್ಥಿಗಳಿಗೆ

- (1) ಪಠ್ಯದಿಂದ ಬೇರೆಯಾದ ಅಂಶಗಳನ್ನು ಗಮನಕ್ಕೆ ತಂದು ಪಠ್ಯದತ್ತ ಗಮನ ಕಮ್ಮಿಯಾಗುವ ಹಾಗೆ ಮಾಡುತ್ತದೆ
- (2) ತಮ್ಮ ನಿಗದಿತ ಪಠ್ಯಗಳ ಸ್ವಂತ ಪ್ರಯತ್ನದ ಒದಿನಕ್ಕೆ ಉತ್ತೇಜಿಸಿ ಕೊಡುತ್ತದೆ
- (3) ತಮ್ಮ ಆಸಕ್ತಿಯನ್ನು ಹುಡುಕಿಕೊಳ್ಳುವಂತೆ ಪ್ರೇರೇಟಿಸುತ್ತದೆ
- (4) ತಮ್ಮ ನಿಗದಿತ ಪಠ್ಯಗಳನ್ನು ಕೈಬಿಡುವ ಹಾಗೆ ಮಾಡುತ್ತದೆ

131. ಭಾಷಾಶ್ಳಷಣದಲ್ಲಿ ಯಥಾದ್ವಾಷ್ಟ ಸಂದಖೀಕೃತ ವ್ಯಾಕರಣ ಎನ್ನುವದು (Perspective contextualized grammar)

- (1) ವ್ಯಾಕರಣ ಮತ್ತು ಬರಹದ ಸಂಬಂಧಕ್ಕೆ ಹೆಚ್ಚು ಒತ್ತುಕೊಟ್ಟು ಅಭಾಸಕ್ಕೆ ಕಮ್ಮಿ ಮಹತ್ವ ನೀಡುತ್ತದೆ
- (2) ಒಂದು ಬಗೆಯ ವ್ಯಾಕರಣ ರೋಧನೆ ವಿಧಾನ
- (3) ಸ್ವೇಚ್ಛಾ ಸಂಘಾಣಕೆಯನ್ನು ಧ್ವನಿಮುದ್ರಿಕೆಯ ಸಹಾಯದಿಂದ ದೊಡ್ಡಪಡಿಸಿಕೊಳ್ಳಲು ನಡೆಸುವ ಒಂದು ಬಗೆಯ ವ್ಯೇಜ್‌ನಿಕೆ ಪ್ರಕ್ರಿಯೆ
- (4) ಭಾಷಾ ಗಳಿಕೆ/ಭಾಷಾರ್ಥಕ್ಕಾಗಿ ಏದುವಿಕೆ ಮತ್ತು ಕೇಳುವಿಕೆ/ಕ್ರವಣದ ಬಹುವಿಳಿಗಳ ಫಲಿತವಾಗಿ ಹೊಮ್ಮಿ ಬರುವಂತಹದ್ದು

132. ವಿದ್ಯಾರ್ಥಿಯೊಬ್ಬಕು ಒತ್ತುಕೊಡಲಿದ್ದ ಆತ್ಮಕ್ಕೆ ಗ್ರಹಿಸಬೇಕಾದ ಮಟ್ಟಕೆ ಗ್ರಹಿಸುತ್ತಿಲ್ಲ. ಇದು ಕಲಿಕೆಯಲ್ಲಿ ಯಾವ ಬಗೆಯ ಅಡಚಣೆಯನ್ನು ಉಂಟು ಮಾಡುತ್ತದೆ?

- (1) ಮನೋರ್ಥಿಕ ಅಡಚಣೆ
- (2) ಅರಿವಿನ ಅಡಚಣೆ
- (3) ಭಾವ ಸಂಬಂಧಿ ಅಡಚಣೆ
- (4) ಭಾಷಿತಿಕ ಅಡಚಣೆ

133. ಯಾವ ರೀತಿಯ ಪ್ರಶ್ನೆಗಳು ಮಕ್ಕಳಲ್ಲಿ ಯೋಚಿಸುವ ಕೌಶಲ್ಯವನ್ನು ಉತ್ತೇಜಿಸುತ್ತವೆ?

- (1) ಪಠ್ಯಧಾರಿತ ಪ್ರಶ್ನೆಗಳು
- (2) ವ್ಯಯಕ್ಕಿರುತ್ತಿರುವ ನಿರೀಕ್ಷೆಯ ಪ್ರಶ್ನೆಗಳು
- (3) ಸೀಮಿತ ಪ್ರಶ್ನೆತ್ತರ ನಿರೀಕ್ಷೆಯ ಪ್ರಶ್ನೆಗಳು
- (4) ವಾಸ್ತವಿಕ ಪ್ರಶ್ನೆಗಳು

134. ಓದನೆಯ ತರಗತಿಯ ವಿದ್ಯಾರ್ಥಿಯೊಬ್ಬಕು ಒಂದು ವಿಷಯಕ್ಕೆ ಸಂಬಂಧಿಸದಂತೆ ತನಗೊಂದು ಉನ್ನತ ಸಾಫ್ಟ್‌ವರನ್ನು ಕಲ್ಪಿಸಿಕೊಂಡು ಒಂದು ಬರಹವನ್ನು ಸಿದ್ಧಪಡಿಸುತ್ತಾನೆಂಳೆ. ಆಗ ಆ ಬಗೆಯ ಬರಹವು ವಿದ್ಯಾರ್ಥಿಯಿಂದ

- (1) ಕಾವ್ಯತತ್ವಕೆಯನ್ನು ನಿರೀಕ್ಷಿಸುತ್ತದೆ
- (2) ವಿವರವಾದ ವರದಿಯನ್ನು ನಿರೀಕ್ಷಿಸುತ್ತದೆ
- (3) ಒಂದು ಅಚ್ಚಕಟ್ಟಾದ ದೃಷ್ಟಿಕೋನವನ್ನು ನಿರೀಕ್ಷಿಸುತ್ತದೆ
- (4) ಆ ವಿಷಯಕ್ಕೆ ಸಂಬಂಧಿಸದಂತೆ ಸಾರಾಂಶವನ್ನು ನಿರೀಕ್ಷಿಸುತ್ತದೆ

135. ಹೇಳಿದ ವಿಷಯವನ್ನು ಎಡ್ಯೂಕ್ಷಿಂಗ್‌ಲ್ಯೂ ತಮ್ಮ ಸ್ವಂತ ಪದಗಳನ್ನು ಬಳಸಿ ಮತ್ತೆ ಹೇಳುವುದನ್ನು ಗೃಹಿಕೆಯ ತಂತ್ರವೆಂದು ಕರೆಯುತ್ತೇವೆ.

- (1) ಸಂಗೃಹಿಸುವಿಕೆಯ
- (2) ಮಾಹಿತಿ ಮುದುಕುವಿಕೆಯ
- (3) ಸರಾಂಶೀಕರಣಾದ
- (4) ಮುಡುಕಿತ್ತಗೆಯುವಿಕೆಯ

ನಿದೇಶನಗಳು: ಈ ಕೆಳಗಿನ ಗ್ರಂಥವನ್ನು ಓದಿ ಅನುಸರಿಸಿ ಬರುವ ಪ್ರಶ್ನೆಗಳನ್ನು (ಪ್ರ.ನಂ. 136 ರಿಂದ 144 ರವರೆಗೆ) ಹೊಟ್ಟಿರುವ ಆಯ್ದೆಗಳಲ್ಲಿ ಸೂಕ್ತವಾದುದನ್ನು ಆರಿಸುವುದರ ಮೂಲಕ ಉತ್ತರಿಸಿ.

ಚಿತ್ರದುಗ್ರಾಮ

ಚಿತ್ರದುಗ್ರಾಮ ಕನಾರಟಕ ರಾಜ್ಯದ ಒಂದು ಜಿಲ್ಲೆ ಮತ್ತು ತಾಲ್ಲೂಕು; ಅವುಗಳ ಆಡಳಿತ ಕೇಂದ್ರ. ಉತ್ತರ-ದಕ್ಷಿಣವಾಗಿ ಜಿಲ್ಲೆಯ ಉದ್ದುಗಿನಿಷ್ಟು 85 ಮೈ. ಪೂರ್ವ-ಪಶ್ಚಿಮವಾಗಿ 100 ಮೈ. ಉತ್ತರದ ಹಾಚು ನು. 32 ಮೈ. ಉದ್ದು ಮತ್ತು 6-12 ಮೈಲಿ ಅಗಲವಾಗಿದೆ. ಉತ್ತರದಲ್ಲಿ ಬಳಾರಿ ಜಿಲ್ಲೆ ಪೂರ್ವದಲ್ಲಿ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆ ಆಗ್ನೇಯದಲ್ಲಿ ತುಮಕೂರು ಜಿಲ್ಲೆ ಸ್ವೇಂತ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆ ಪಶ್ಚಿಮದಲ್ಲಿ ಶಿವಮೊಗ್ಗ ಜಿಲ್ಲೆ ವಾಯುವ್ಯದಲ್ಲಿ ಧಾರವಾಡ ಜಿಲ್ಲೆ-ಇವು ಮೇರೆಗಳು.

ಇಡೀ ಜಿಲ್ಲೆ ವೇದಾವತಿ ಅಥವಾ ಹಗರಿ ನದಿಇಂದೆ ಪ್ರದೇಶ. ವಾಯುವ್ಯ ಗಡಿಯಲ್ಲಿ ಸ್ವಲ್ಪದೂರ ತುಂಗಭದ್ರಾ ನದಿ ಹರಿಯುತ್ತದೆ. ದಕ್ಷಿಣ-ಆಗ್ನೇಯದಿಂದ ಉತ್ತರ-ವಾಯುವ್ಯದ ಕಡೆಗೆ ಸಮಾಂತರದಲ್ಲಿ ಸಾಗುವ ತಗ್ಗಿನ ಬೆಟ್ಟಗಳ ಸಾಲುಗಳು ಬಹಳ ಮಟ್ಟಿಗೆ ನಗ್ಗಿಲಾಮಯ. ಇವುಗಳ ನಡುನಡುವ ಕಡೆಗೆ ನಿಂತಿರುವ ಪೂರ್ವಸಾಲು ಹರಿಯುರಿನ ಪಶ್ಚಿಮದಿಂದ ಚಿತ್ರದುಗ್ರಾಮದರೆಗೆ (3,226') ಹಜ್ಬಿ ಸ್ವಲ್ಪದೂರ ಬಿಟ್ಟು ಕಣಕುಪ್ಪ ಬೆಟ್ಟದಲ್ಲಿ ಮುಂದುವರಿದು ಜಿಲ್ಲೆಯ ಎಲ್ಲಿಯ ವರೆಗೂ ಸಾಗುತ್ತದೆ.

ಈ ಸಾಲಿನ ಉನ್ನತ ಶಿವರಗಳಲ್ಲಿ ಜೋಗಿಮರಡಿ ಒಂದು; ಚಿತ್ರದುಗ್ರಾಮದಲ್ಲಿ ದಕ್ಷಿಣದಲ್ಲಿದೆ. ಪಶ್ಚಿಮ ಶ್ರೇಣಿ ಹೊಸದುಗ್ರಾಮದಲ್ಲಿ (3,226') ಆರಂಭವಾಗಿ ಮಾಯಕೊಂಡರ ಮೂಲಕ ಆಣಿಗೆ ಹಬ್ಬಿದೆ. ಹೊಳೆಕಾಲ್ವಾರಿನ ಬಳಿ ಕೆಲವು ಶಿಲಾಬೆಟ್ಟಗಳುಂಟು. ಇವುಗಳಲ್ಲಿ ಮುಖ್ಯವಾದವು ನುಂಕೆಭೈರವ ಬೆಟ್ಟ (3,022), ಜಟಿಂಗರಾಮೇಶ್ವರ ಬೆಟ್ಟ (3,469') ಮತ್ತು ಶಾಂತಿಗುಡ್ಡ (2,595'). ಈ ಪ್ರದೇಶ ವಿಶಿಷ್ಟ ಸೌಂದರ್ಯದಿಂದ ಹೊಡಿದೆಂದು ಬ್ರಾಹ್ಮಣಾಚಾರ ಬರೆದಿದ್ದಾನೆ. ಬೆಟ್ಟಗಳ ಶ್ರೇಣಿಗಳನ್ನು ಬಿಟ್ಟರೆ ಜಿಲ್ಲೆಯ ಉಳಿದ ಭಾಗ ಮಟ್ಟಸ್ವಾದ ಮೈದಾನ. ಅಂಥ ವೈದಿಕವೇನೂ ಇಲ್ಲ. ಇಡೀ ಜಿಲ್ಲೆ ಸಮುದ್ರಮಟ್ಟದಿಂದ ಸಾಮಾನ್ಯವಾಗಿ 2,000' ಎತ್ತರದಲ್ಲಿದೆ. ಚಿತ್ರದುಗ್ರಾಮದಲ್ಲಿ ನೆಲದ ಇನ್ನಿತ್ತೆ 2,383', ಹರಿಯುರಿನಲ್ಲಿ 1965', ಹರಿಹರದಲ್ಲಿ 1,830', ಹಣಕುಪ್ಪ ಬೆಟ್ಟ 2,721' ಇದೆ. ಹೊಸದುಗ್ರಾಮ ತಾಲ್ಲೂಕಿನ ಹಲರಾಮೇಶ್ವರ ಗುಡ್ಡ (3,875') ಈ ಜಿಲ್ಲೆಯ ಅತ್ಯಂತ ಶಿವರ. ಚಿತ್ರದುಗ್ರಾಮ ನಗರದ ದಕ್ಷಿಣದಲ್ಲಿರುವ ಜೋಗಿಮರಡಿ ಪ್ರದೇಶದ ಬೀರನದುಗ್ರಾಮ (ಬೀರನಗುಟ್ಟ) ಎತ್ತರ 3,863', ಎಚ್ಚಲುಗುಡ್ಡ (3,804'), ಜೋಗಿಮಟ್ಟ (3,803') ಇವು ಇನ್ನರೆಡು ಮುಖ್ಯ ಶಿವರಗಳು.

ಚಿತ್ರದುಗ್ರಾಮ ವಾಯುವ್ಯದಲ್ಲಿ ತುಂಗಭದ್ರಾ ನದಿ 29 ಮೈ. ದೂರ, ಈ ಜಿಲ್ಲೆಗೂ ಧಾರವಾಡ ಜಿಲ್ಲೆಗೂ ನಡುವೆ ಹರಿಯುತ್ತದೆ. ನದಿಯ ಕಡಿದಾದ ಬಲದಂಡ ಈ ಜಿಲ್ಲೆಯ ಅಂಚು. ಏತದ ಮೂಲಕ ನೀರಾವರಿ ಸಾಧ್ಯ. ಲಕ್ಷ್ವತಿಳಿಯ ಭದ್ರಾ ಜಲಾಶಯದಿಂದ ತೋಡಿರುವ ಎರಡು ನಾಲೀಗಳು ದಾವಣಗರೆ ಮತ್ತು ಹರಿಹರ ತಾಲ್ಲೂಕುಗಳಲ್ಲಿ ಸಾಗುತ್ತವೆ. ವೇದಾವತಿ ನದಿ ಈ ಜಿಲ್ಲೆಯಲ್ಲಿ 129 ಮೈ. ದೂರ ಹರಿಯುತ್ತದೆ. ಬುಹ್ಕಗಿರಿ ದುಗ್ರಾದ ದಕ್ಷಿಣಕ್ಕಿರುವ ಮಾರಿಕಣವೆಯಲ್ಲಿ ಈ ನದಿಗೆ ಅಡ್ಡಲಾಗಿ ಕಟ್ಟೆ ಕಟ್ಟೆ ವಾಣವಿಲಾಸಸಾಗರ ಜಲಾಶಯವನ್ನು ನಿರ್ಮಿಸಲಾಗಿದೆ. ಈ

ಜಲಾಶಯ ಹಿರಿಯೂರು ತಾಲ್ಲೂಕಿನ ಜಮೀನುಗಳಿಗೆ ನೀರು ಪೂರ್ಣಸುತ್ತದೆ. ನದಿ ಮುಂದಕ್ಕೆ ಹಿರಿಯೂರಿನ ಬಳಿ ಹರಿದು ಚಳ್ಳಕೆರೆ ತಾಲ್ಲೂಕಿನ ಫೆಟಪೆಟಿಯ ಬಳಿ ಜಿಲ್ಲೆಯ ಗಡಿಯನ್ನು ಬಿಟ್ಟು ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸುತ್ತದೆ. ಜನಗನಹಳ್ಳ (ಚಿಕ್ಕಹಗರಿ) ಎಂಬುದು ಚಿತ್ರದುಗ್ರ ಮತ್ತು ಜಗಳೂರು ತಾಲ್ಲೂಕುಗಳಲ್ಲಿ ಹರಿದು ವೇದಾವತಿಯನ್ನು ಸೇರುತ್ತದೆ. ಚಿತ್ರದುಗ್ರ ಜಿಲ್ಲೆಯಲ್ಲಿ ಈ ತೊರೆಯ ಉದ್ದ್ವ 80 ಮೈ. ಭಟ್ಟರ ಹಳ್ಳಿ ದೇವಸಮುದ್ರ ಮತ್ತು ಮಲ್ಲಾಳಿ ಕೆರೆಗಳಿಗೆ ನೀರು ಒದಗುವುದು ಇದರಿಂದ, ಸ್ವಾಂಮುಖಿ ನದಿ ತುಮಕೂರು ಜಿಲ್ಲೆಯಲ್ಲಿ ಹುಟ್ಟಿ ಹಿರಿಯೂರು ತಾಲ್ಲೂಕಿನ ಇಕ್ಕನೂರು ಬಳಿ ಚಿತ್ರದುಗ್ರ ಜಿಲ್ಲೆಯನ್ನು ಪ್ರವೇಶಿಸಿ 7 ಮೈ. ದೂರ ಹರಿದು ವೇದಾವತಿಯನ್ನು ಸೇರುತ್ತದೆ; ಕರಿಯಾಲದ ಬಳಿ ಅಣಕಟ್ಟು ಅದರ ನೀರನ್ನು ವ್ಯವಸಾಯಕ್ಕೆ ಬಳಸಲಾಗಿದೆ. ಹೊಳೆಲ್ಲೋಯ ಪಶ್ಚಿಮ ಭಾಗದ ಬೆಟ್ಟಗಳಲ್ಲಿ ಹುಟ್ಟಿ ಚಿತ್ರದುಗ್ರ ಜಿಲ್ಲೆಯಲ್ಲಿ 45 ಮೈ. ದೂರ ಹರಿದು, ಹರಿಹರದ ಬಳಿ ತುಂಗಭದ್ರಾ ನದಿಯನ್ನು ಸೇರುವ ತೊರೆ ಸ್ವಾಗಲಹಳ್ಳಿ, ದಾವಣಗರೆ ಮತ್ತು ಹರಿಹರ ತಾಲ್ಲೂಕುಗಳ ವ್ಯವಸಾಯಕ್ಕೆ ಈ ತೊರೆ ಉಪಯುಕ್ತ. ಈ ಜಿಲ್ಲೆಯಲ್ಲಿ ಹರಿಯುವ ಗರಣೆ ಮತ್ತು ನಾಯಕನಹಟ್ಟಿ ತೊರೆಗಳು ಹಿರಿಯೂರಿಗೆ 7 ಮೈ. ದೂರದಲ್ಲಿ ವೇದಾವತಿಯನ್ನು ಸೇರುತ್ತದೆ. ಜಿಲ್ಲೆಯಲ್ಲಿ ಮಳೆ ಕಡಿಮೆ. ಬೇಸಿಗೆಯ ತಾಪ ಹೆಚ್ಚು; ಚೌಗಾಲ ಹಿತಕರ. ಚೌಗಾಲದ ಸರಾಸರಿ ಉಷ್ಣತೆ 27.9 ಸೆಂ. (82.3 ಫಾ.) ಬೇಸಿಗೆಯಲ್ಲಿ 36.2 ಸೆಂ. (97.2 ಫಾ.) - 41 ಸೆಂ. (106 ಫಾ.). ಸರಾಸರಿ ವಾರ್ಷಿಕ ಮಳೆ 379.3 ಮಿಮೀ (22.81").

ಚಿತ್ರದುಗ್ರ ಜಿಲ್ಲೆಯಲ್ಲಿ ಕುರುಚಲು ಕಾಡುಗಳೇ ಹೆಚ್ಚು ಮಳೆ ಹೆಚ್ಚಾಗಿಲ್ಲದ ಭಾಗಗಳಲ್ಲಿ ಹುಣಸೆ, ಮಾವು, ಹಿಪ್ಪೆ ಮರಗಳು, ಜಾಲ ಜಾತಿಯ ಗಡಗಳು ಮತ್ತು ಸೀತಾಫಲ ಬೆಳೆಯತ್ತುವೆ. ತಂಪು ತಿಂಗಳುಗಳಲ್ಲಿ ಚಳ್ಳಕೆರೆ ಮತ್ತು ಹೊಸದುಗ್ರ ತಾಲ್ಲೂಕುಗಳ ಅವೃತ ಮಹಲ್ ಹುಲ್ಲುಗಾವಲುಗಳು ಆಚ್ಚೆಹಸಿರಾಗಿರುತ್ತದೆ.

136. ಈ ತೊರೆ ಚಿತ್ರದುಗ್ರ ಜಿಲ್ಲೆಗೆ ಸೇರುವದಿಲ್ಲ.

- (1) ಕಣ್ಣು ತೊರೆ
- (2) ಸ್ವಾಗಲಹಳ್ಳಿ ತೊರೆ
- (3) ಗರಣ ತೊರೆ
- (4) ನಾಯಕನಹಟ್ಟಿ ತೊರೆ

137. ಸ್ವಾಗಲಹಳ್ಳಿ ತೊರೆಯು ಹೋಗಿಸೇರುವದು ಯಾವ ನದಿಯನ್ನು?

- (1) ಹಗರಿ ನದಿಯನ್ನು
- (2) ತುಂಗಭದ್ರಾ ನದಿಯನ್ನು
- (3) ವೇದಾವತಿ ನದಿಯನ್ನು
- (4) ಸ್ವಾಂಮುಖಿ ನದಿಯನ್ನು

138. ಸ್ವಾಗಲಹಳ್ಳಿ ತೊರೆ _____ ತಾಲ್ಲೂಕುಗಳ ವ್ಯವಸಾಯಕ್ಕೆ ಉಪಯುಕ್ತ.

- (1) ಹಿರಿಯೂರು ಮತ್ತು ಹರಿಹರ
- (2) ಹಿರಿಯೂರು ಮತ್ತು ಚಳ್ಳಕೆರೆ
- (3) ದಾವಣಗರೆ ಮತ್ತು ಹರಿಹರ
- (4) ದಾವಣಗರೆ ಮತ್ತು ಚಿತ್ರದುಗ್ರ

139. _____ ನದಿ ತುಮಕೂರು ಜಿಲ್ಲೆಯಲ್ಲಿ ಹುಟ್ಟಿ ಹಿರಿಯೂರು ತಾಲ್ಲೂಕಿನ ಇಕ್ಕನೂರು ಬಳಿ ಚಿತ್ರದುಗ್ರ ಜಿಲ್ಲೆಯನ್ನು ಪ್ರವೇಶಿಸುತ್ತದೆ.

- (1) ಹಗರಿ
- (2) ಸ್ವಾಂಮುಖಿ
- (3) ವೇದಾವತಿ
- (4) ತುಂಗಭದ್ರಾ

140. ಚಿತ್ರದುಗ್ರ ಜಿಲ್ಲೆಯಲ್ಲಿ ಕಂಡುಬರುವ ಕಾಡುಗಳು ಯಾವ ವಿಧಕ್ಕೆ ಸೇರಿದ್ದು?

- (1) ಪಣವಾತಿ ಕಾಡು
- (2) ನಿತ್ಯಹರಿದ್ವಾರ ಕಾಡು
- (3) ಹರಿದ್ವಾರ ಕಾಡು
- (4) ಕುರುಚಲು ಕಾಡು

141. ಚಿತ್ರದುಗ್ರ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿಲ್ಲದ ಭಾಗಗಳಲ್ಲಿ ಹೆಚ್ಚಾಗಿ ಕಂಡುಬರುವ ಮರಗಳಲ್ಲಿ ಈ ಕೆಳಕಂಡ ಮರ ಇರುವುದಿಲ್ಲ

- (1) ಹೊನ್ನೆ
- (2) ಮುಣಸೆ
- (3) ಮಾವು
- (4) ಹಿಪ್ಪೆಮತ್ತು ಜಾಲಿ

142. ಚಿತ್ರದುಗ್ರ ಜಿಲ್ಲೆಗೆ ಪಶ್ಚಿಮಕ್ಕೆ ಇರುವ ಜಿಲ್ಲೆ

- (1) ಬಳಾಡಿ
- (2) ಧಾರವಾಡ
- (3) ಶಿವಮೊಗ್ಗ
- (4) ಚಿಕ್ಕಮಗಳೂರು

143. ಮೋಳಕಾಲ್ಕಾರು ತಾಲ್ಲೂಕಿನಲ್ಲಿ ಇರುವ ಶಿಲಾಬೆಟ್ಟಗಳ ಸಾಲಿಗೆ ಕೆಳಗಿನ ಯಾವುದು ಸೇರುವುದಿಲ್ಲ

- (1) ನುಂಕೆಬ್ಬೆರವ ಬೆಟ್ಟ
- (2) ಕಾಂತಿಗುಡ್ಡ
- (3) ಜಟಿಂಗರಾಮೇಶ್ವರ ಬೆಟ್ಟ
- (4) ಕಣಕಪ್ಪೆ ಬೆಟ್ಟ

144. 'ಚಿಕ್ಕಹಂಗರಿ' ಎಂಬುದು ಯಾವ ಹಳ್ಳದ ಇನ್ನೊಂದು ಹೆಸರು?

- (1) ಸ್ಥಾಗಿಲಹಳ್ಳ
- (2) ಜನಗನಹಳ್ಳ
- (3) ಗರಣೆ ತೋರೆ
- (4) ನಾಯಕನಹಟ್ಟಿ ತೋರೆ

ನಿದೇಶನಗಳು: ಈ ಕೆಳಗಿನ ಗದ್ದವನ್ನು ಓದಿ ಅನುಸರಿಸಿ ಬರುವ ಪ್ರಶ್ನೆಗಳನ್ನು (ಪ್ರ.ನಂ. 145 ರಿಂದ 150 ರವರಿಗೆ) ಹೊಟ್ಟೆರುವ ಆಯ್ದುಗಳಲ್ಲಿ ಸೂಕ್ತವಾದುದನ್ನು ಆರಿಸುವುದರ ಮೂಲಕ ಉತ್ತರಿಸಿ.

ಪ್ರಕಾಶ ಪದುಕೋಣೆ

ಪ್ರಕಾಶ ಪದುಕೋಣೆ ಒಬ್ಬ ಪ್ರಸಿದ್ಧ ಷಟ್ಕಾ ಬ್ಯಾಡ್‌ಡಿಂಟನ್ ಆಟಗಾರ. ಸ್ವಫ್ತ ಬೆಂಗಳೂರು, ಹದಿನಾರು ವರ್ಷ ಪ್ರಾಯದಲ್ಲಿಯೇ ಬ್ಯಾಡ್‌ಡಿಂಟನ್‌ನಲ್ಲಿ ರಾಷ್ಟ್ರೀಯ ಜ್ಞಾನಿಯರು ಮತ್ತು ಸೇನಿಯರ್ ಚಾಂಪಿಯನ್‌ಷಿಪ್ ಪಡೆದು ಕನಾರ್ಟಕಕ್ಕೆ ಕೇರಿ ತಂದೆವರು. ಜೂನ್ 10, 1955ರಂದು ಜನಿಸಿದರು. ತಂದೆ ರಮೇಶ್ ಉತ್ತಮ ಬ್ಯಾಡ್‌ಡಿಂಟನ್ ಆಟಗಾರರಾದರೆ, ತಾತ ನುರಿತ ಟೆನಿಸ್ ಆಟಗಾರರು. ಹಿರಿಯ ಸಹೋದರ ಪ್ರದೀಪ್, ಕಿರಿಯರಾದ ಮಹೇಶ್, ಹರೀಶ್ ಎಲ್ಲರೂ ಹಸರಾದ ಬ್ಯಾಡ್‌ಡಿಂಟನ್ ಆಟಗಾರರೇ. ಮಹೇಶ್ ಬೆಂಗಳೂರು ವಾಸೀಟ ಆಟಗಾರ. ಹರೀಶ್ ರಾಜ್ಯದ ಪ್ರಸಿದ್ಧ ಆಟಗಾರ.

ಪ್ರಕಾಶ ಆವರು ಬೆಂಗಳೂರಿನ ಶೇಷಾದಿಪುರ ಹೈಸ್ಕ್ಯಾಲಿನಲ್ಲಿ ಪ್ರೈಡಿಶಿಪ್‌ಷಿ ಪಡೆದು ಮಲ್ಲೇಶ್ವರದ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಮ್. ಪದೆವಿ ಪಡೆದು ಬೆಂಗಳೂರಿನಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಆಧಿಕಾರಿಯಾಗಿದ್ದಾರೆ.

1978ರ ಆಗಸ್ಟ್ ಹನ್ಮೌಂದನೆಯ ದಿನಾಂಕ ಭಾರತ ಬ್ಯಾಡ್‌ಡಿಂಟನ್ ಇತಿಹಾಸದಲ್ಲಿ ಸುವರ್ಣದಿನ. ಆಂದು ಕೆನಡದ ಎಡ್‌ಬಿಂಟನ್‌ನಲ್ಲಿ ನಡೆದ ಹನ್ಮೌಂದನೆಯ ಕಾಮನಾವೆಲ್ಲ ಕ್ರೀಡಾಕೂಟದಲ್ಲಿ 23 ವರ್ಷ ಹರೆಯದ ಆರು ಆಡಿ ಎತ್ತರದ ಸುಂದರ ತರುಣ ಪ್ರಕಾಶ ಷಟ್ಕಾ ಬ್ಯಾಡ್‌ಡಿಂಟನ್ ಪುರುಷರ ಸಿಂಗಲ್ಸ್ ಪ್ಲೇನಲ್ಸ್‌ನಲ್ಲಿ ಇಂಗ್ಲಿಂಡಿನ ಡೆರಿಕ್ ಟಾಲ್ಬ್ರ್ಟ್ ಆವರನ್ನು 15-9, 15-8ರಲ್ಲಿ ಎರಡು ನೇರ ಆಟಗಳಿಂದ ಸೋಲಿಸಿ, ಅಂತರರಾಷ್ಟ್ರೀಯ ಬ್ಯಾಡ್‌ಡಿಂಟನ್‌ನಲ್ಲಿ ಪ್ರಪ್ರಥಮ ಬಾರಿಗೆ ಸ್ವರ್ಣ ಪದಕ ಗಿಟ್ಟಿ ಭಾರತಕ್ಕೆ ಕನಾರ್ಟಕಕ್ಕೆ ಕೇರಿ ತಂದು ಹೊಟ್ಟರು.

ಬ್ಯಾಡ್‌ಡಿಂಟನ್ ರಾಷ್ಟ್ರೀಯ ಚಾಂಪಿಯನ್ ಆಗಿದ್ದರು. 1976ರಲ್ಲಿ ದೇಹಯಲೀಯಲ್ಲಿ ಮುಕ್ಕಾಯಗೊಂಡ ನೆಹರೂ ಸ್ವರಕ್

ಅಂತರರಾಷ್ಟ್ರೀಯ ಬ್ಯಾಡ್‌ಡ್ರಿಂಟನ್ ಪಂದ್ಯಗಳಲ್ಲಿ ಇವರು ಇಂಡೋನೇಷ್ಯದ ನಂ. 1 ಆಟಗಾರರಾದ ಸುಮಿತಾರನ್ನು ಸೋಲಿಸಿ ಬೈನಲ್‌ಪರೆಗೆ ತಲುಪಿದ್ದರು. ಆಗ ಇಂಡೋನೇಷ್ಯ ಮ್ಯಾನೇಜರ್ ಸುವಾಸಾನೋ ಅವರು ಪ್ರಕಾಶ ವಿಶ್ವದ ಅತ್ಯುತ್ತಮ ಬ್ಯಾಡ್‌ಡ್ರಿಂಟನ್ ಆಟಗಾರ ಎಂದು ಹೇಳಿದ್ದ ಅತ್ಯುತ್ತಮಯಲ್ಲ.

ಇತರ ಆಟಗಾರರಂತೆ ಪ್ರಕಾಶ ಕೋಟಿನಲ್ಲಿ ವೇಗವಾಗಿ ಚಲಿಸದೆ. ನಿಧಾನವಾಗಿ ಚಲಿಸುತ್ತ ಸದಾ ಷಟ್ಕ್‌ಮೇಲೆ ಗಮನವನ್ನು ಕೇಂದ್ರಿಕಿಸುತ್ತಾರೆ. ಷಟ್ಕ್‌ಅನ್ನ ಹೋಟಿನಲ್ಲಿ ತ್ವರಿತವಾಗಿ ಬೇರೆ ಬೇರೆ ದಿಕ್ಕುಗಳಲ್ಲಿ ಕಳುಹಿಸಿ ಎದುರಾಳಿಯನ್ನು ಗೊಂದಲಕ್ಷೀಯಮಾಡುವುದು ಪ್ರಕಾಶರ ಆಟದ ವೈಶಿಷ್ಟ್ಯ. ಇವರ ಆಟದಲ್ಲಿ ಸಮರ್ಪಣೆ ಭಾವ, ಆಟದಿಂದ ಆಟಕ್ಕೆ ಕ್ರೀಡಾತಂತ್ರಗಳನ್ನು ಉತ್ತಮಗೊಳಿಸಿಕೊಳ್ಳಲ್ಪ ಗುಣಗಳು ಕಾಣುತ್ತವೆ. ಇಂಡೋನೇಷ್ಯದಲ್ಲಿ ನಡೆದ ತರಬೇತಿ, ಎಡ್‌ಬಿಂಟನ್ ಕಾಮನ್‌ವೆಲ್ಟ್ ಕ್ರೀಡಾಕೂಟದಲ್ಲಿ ಸುವರ್ಚಾಪದಕ ಪಡೆಯಲು ಪ್ರಕಾಶರಿಗೆ ತುಂಬ ನರವಾಯಿತು. ವಿದೇಶಗಳಲ್ಲಿ ತರಬೇತಿ ಪಡೆಯುವಾಗ ಪ್ರಕಾಶ ಖಾಟ್‌ ರ್ಯಾಲಿಸ್ ಹಾಗೂ ಲೀಪ್‌ ಮತ್ತು ಸ್ಕ್ರೀಟ್ ತಂತ್ರಗಳನ್ನು ಕರಗತ ಮಾಡಿಕೊಂಡಿದ್ದರು. ನೆಟ್ ಪ್ಲೈ ಅಲ್ಲದೆ ಹಾಥ ಸ್ಕ್ರೀಟ್ ಮತ್ತು ಡ್ರಾಪ್‌ಖಾಟ್‌ಗಳಿಗೆ ಪ್ರಕಾಶ ಪ್ರಸಿದ್ಧರು. ಇವರಿಗೆ 1972ರಲ್ಲಿ ಅಜುಂನ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು. 1991ರಲ್ಲಿ ಕ್ರೀಡಯಿಂದ ನಿವೃತ್ತಿ ಹೊಂದಿದರು. 1993 ಮತ್ತು 1996ರಲ್ಲಿ ತರಬೇತುದಾರರಾಗಿ ಆಯ್ದುಯಾದರು. ಪ್ರಸ್ತುತ ಭಾರತೀಯ ಬ್ಯಾಡ್‌ಡ್ರಿಂಟನ್ ಸಂಸ್ಥೆಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಕಾಶ ಅವರು ಶ್ರೀಕೃಷ್ಣ, ಬ್ಯಾಸ್ಟ್‌ಬಾಲ್ ಮತ್ತು ಟೀಬಾಲ್ ಟೆನಿಸ್ ಕೊಡ ಆಡುತ್ತಾರೆ.

145. ಪ್ರಕಾಶ ಪಡುಕೋಣೆ ಅಂತರರಾಷ್ಟ್ರೀಯ ಬ್ಯಾಡ್‌ಡ್ರಿಂಟನ್‌ನಲ್ಲಿ ಪ್ರಪ್ರಥಮ ಬಾರಿಗೆ ಭಾರತಕ್ಕೆ ಸ್ವಾಂ ಪದಕ ಗಿಟ್ಟಿಕೊಟ್ಟು ವರ್ಷ

- (1) 1978
- (2) 1976
- (3) 1972
- (4) 1975

146. ಈ ಕೆಳಗಿನವರುಗಳಲ್ಲಿ ಯಾರು ಪ್ರಕಾಶ ಪಡುಕೋಣೆಯ ಸಹೋದರನಲ್ಲಿ

- (1) ಮಹೇಶ್
- (2) ರಮೇಶ್
- (3) ಪ್ರದೀಪ್
- (4) ಹರೀಶ್

147. ಪ್ರಕಾಶ ಪಡುಕೋಣೆಗೆ ಅಜುಂನ ಪ್ರಶಸ್ತಿ ದೊರಕಿದ ವರ್ಷ

- (1) 1975
- (2) 1976
- (3) 1972
- (4) 1978

148. ಪ್ರಕಾಶ ಪಡುಕೋಣೆ ಕ್ರೀಡಯಿಂದ ನಿವೃತ್ತಿ ಹೊಂದಿದ ವರ್ಷ

- (1) 1998
- (2) 1993
- (3) 1996
- (4) 1991

149. ಪ್ರಕಾಶ ಪಡುಕೋಣೆ ಆಡುವ ಇತರ ಆಟಗಳಲ್ಲಿ ಇದು ಬರುವುದಿಲ್ಲ

- (1) ಬೇಸ್‌ಬಾಲ್
- (2) ಟೀಬಾಲ್ ಟೆನಿಸ್
- (3) ಶ್ರೀಕೃಷ್ಣ
- (4) ಬ್ಯಾಸ್ಟ್‌ಬಾಲ್

150. ಪ್ರಕಾಶ ಪಡುಕೋಣೆಯ ತಾತ ಅಡುತ್ತಿದ್ದ ಕ್ರೀಡೆ

- (1) ಶ್ರೀಕೃಷ್ಣ
- (2) ಟೆನಿಸ್
- (3) ಟೀಬಾಲ್ ಟೆನಿಸ್
- (4) ಬ್ಯಾಡ್‌ಡ್ರಿಂಟನ್

ಕೆಳಗೆ ಕಾಣಬಿರುವ ಸೂಚನೆಗಳನ್ನು ಗಮನಿചು ಓದಿ :

1. ಪ್ರತಿಯೊಂದು ಪ್ರಶ್ನೆಗೆ 4 ವಿಕಲ್ಪ ಉತ್ತರಗಳನ್ನು ಕೊಡಲಾಗಿದೆ. OMR ಉತ್ತರ ಪತ್ರಿಕೆಯ ಪುಟ-2 ರಲ್ಲಿ ಕೇವಲ ಒಂದು ವ್ಯತ್ಪನ್ನ ಮಾತ್ರ ನೀಲಿ/ಕಪ್ಪೆ ಬಾಲ್ ಪಾಯಿಂಟ್ ಪೇನಾನಿಂದ ತುಂಬಿಸಬೇಕು. ಒಂದು ಬಾರಿ ಉತ್ತರ ನಮುದಿಸಿದ ಮೇಲೆ ಬದಲಾಯಿಸಲು ಸಾಧ್ಯವಿಲ್ಲ.
2. ಉತ್ತರ ಪತ್ರಿಕೆ ಮಡಚಬಾರದು, ಈ ಬಗ್ಗೆ ಪರೀಕ್ಷಾರ್ಥಿ ಎಚ್ಚರಿಕೆ ವಹಿಸಬೇಕು, ಉತ್ತರ ಪತ್ರಿಕೆಯ ಮೇಲೆ ಬೇರೆ ಯಾವುದೇ ಗುರುತು ಬಿಂಬಿಸಬಾರದು. ಪರೀಕ್ಷಾರ್ಥಿ ತನ್ನ ಅನುಕ್ರಮಣಿಕೆ ಸಂಖ್ಯೆಯನ್ನು ಉತ್ತರ ಪತ್ರಿಕೆಯಲ್ಲಿ ನಿರ್ಧಾರಿತವಾದ ಸ್ಥಳವಲ್ಲದೇ ಬೇರೆ ಎಲ್ಲಿಯೂ ಬರೆಯಬಾರದು.
3. ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ಎಚ್ಚರಿಕೆಯಿಂದ ಉಪಯೋಗಿಸಿ, ಯಾಕೆಂದರೆ ಯಾವುದೇ ಪರಿಸ್ಥಿತಿಯಲ್ಲಿ (ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಯ ಕೋಡ್ ಅಥವಾ ಸಂಖ್ಯೆ ಬೇರೆ ಬೇರೆಯಾಗಿರುವ ಸ್ಥಿತಿಯನ್ನು ಹೊರತು ಪಡಿಸಿ) ಬೇರೆ ಪ್ರಶ್ನೆ ಪತ್ರಿಕೆ ಕೊಡಲಾಗುವುದಿಲ್ಲ.
4. ಪ್ರಶ್ನೆ ಪತ್ರಿಕೆ/ಉತ್ತರ ಪತ್ರಿಕೆಯಲ್ಲಿ ಕೊಟ್ಟಿರುವ ಪ್ರಶ್ನೆಪತ್ರಿಕೆಯ ಸಂಕೇತ ಮತ್ತು ಸಂಖ್ಯೆಯನ್ನು ಪರೀಕ್ಷಾರ್ಥಿಯು ಹಾಜರಿ ಪತ್ರುದಲ್ಲಿ ಸರಿಯಾಗಿ ಬರೆಯಬೇಕು (Attendance Sheet).
5. ಪರೀಕ್ಷಾರ್ಥಿಯು, ಪರೀಕ್ಷಾ ಹಾಲ್/ಕೋಣೆಯಲ್ಲಿ ಪ್ರವೇಶ ಕಾರ್ಡ್ ಅಲ್ಲದೇ ಬೇರೆ ಯಾವ ರೀತಿಯ ಪತ್ರು ಸಾಮಗ್ರಿ, ಮುದ್ರಿತ ಅಥವಾ ಕೈಯಲ್ಲಿ ಬರೆದ, ಕಾಗದದ, ಚೀಟಿಗಳು, ಪೇಜರ್, ಮೊಬೈಲ್ ಫೋನು, ಇಲೆಕ್ಟ್ರಾನಿಕ್ ಉಪಕರಣಗಳು ಅಥವಾ ಬೇರೆ ಪ್ರಕಾರದ ಸಾಮಗ್ರಿಗಳನ್ನು ತರುವುದು ಅಥವಾ ಉಪಯೋಗ ಮಾಡಲು ಅನುಮತಿ ಇಲ್ಲ.
6. ಕೇಳಿದಾಗ, ಪ್ರತಿಯೊಬ್ಬ ಪರೀಕ್ಷಾರ್ಥಿ ತನ್ನ ಪ್ರವೇಶ ಕಾರ್ಡ್-ನನ್ನ ನಿರೀಕ್ಷೆಕರಿಗೆ ತೋರಿಸಬೇಕು.
7. ಅಧಿಕ್ಷಕರು ಅಥವಾ ನಿರೀಕ್ಷಕರ ವಿಶೇಷ ಅನುಮತಿ ಇಲ್ಲದೇ ಯಾರೇ ಪರೀಕ್ಷಾರ್ಥಿ ತನ್ನ ಸಾಫ್ಟ್‌ವರ್ನನ್ನು ಬಿಡಬಾರದು.
8. ಕಾರ್ಯನಿರತ ನಿರೀಕ್ಷಕರಿಗೆ ತನ್ನ ಉತ್ತರ ಪತ್ರಿಕೆ ಕೊಡದೇ ಹಾಗೂ ಹಾಜರಿ ಪತ್ರುದಲ್ಲಿ ಎರಡುಬಾರಿ ಸಹಿ ಹಾಕದೇ ಯಾವ ಪರೀಕ್ಷಾರ್ಥಿಯೂ ಪರೀಕ್ಷಾ ಹಾಲ್/ನಿಂದ ಹೊರಗೆ ಹೋಗಬಾರದು. ಹಾಗೂಂದು ವೇಳೆ ಪರೀಕ್ಷಾರ್ಥಿ ಎರಡನೇ ಬಾರಿ ಹಾಜರಿ ಪತ್ರುದಲ್ಲಿ ಸಹಿ ಮಾಡದೇ ಇದ್ದರೆ, ಆ ವ್ಯಕ್ತಿ, ಉತ್ತರ ಪತ್ರಿಕೆ ಹಿಂದೆ ಕೊಟ್ಟಿಲ್ಲ ಮತ್ತು ಇದು ಅನುಚಿತ ಸಾಧನ ಬಳಕೆಯ ಪ್ರಕರಣ ಎಂದು ತಿಳಿದು ಸೂಕ್ತ ಕ್ರಮ ಕೈಗೊಳ್ಳಲಾಗುವುದು.
9. ಇಲೆಕ್ಟ್ರಾನಿಕ್/ಹಾಫ್ಟ್ ಚಾಲನೆಯ ಗಣಕಯಂತ್ರ (calculator) ಉಪಯೋಗ ನಿಷೇಧಿಸಲಾಗಿದೆ.
10. ಪರೀಕ್ಷಾ ಹಾಲ್/ನಲ್ಲಿ, ಪರೀಕ್ಷಾರ್ಥಿ ಬೋರ್ಡ್‌ನ ಎಲ್ಲಾ ನೀತಿ ನಿಯಮಾವಳಿಗಳ ಪಾಲನೆಗಾಗಿ ಬದ್ಧನಾಗಿರುತ್ತಾರೆ. ಅನುಚಿತ ಸಾಧನಗಳ ಎಲ್ಲಾ ಪ್ರಕರಣಗಳನ್ನು ಬೋರ್ಡ್‌ನ ನೀತಿ-ನಿಯಮಾವಳಿಗಳ ಅನುಸಾರ ನಿರ್ಧರಿಸಲಾಗುವುದು.
11. ಎಂತಹುದೇ ಪರಿಸ್ಥಿತಿಯಲ್ಲಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಯ ಯಾವುದೇ ಭಾಗವನ್ನು ಬೇರೆ ಮಾಡಬಾರದು.
12. ಪರೀಕ್ಷೆ ಮುಗಿದ ನಂತರ, ಪರೀಕ್ಷಾರ್ಥಿ, ಪರೀಕ್ಷಾ ಹಾಲ್/ಕೋಣೆಯಿಂದ ಹೊರಗೆ ಬರುವ ಮೊದಲು, ನಿರೀಕ್ಷೆಕರಿಗೆ ಉತ್ತರ ಪತ್ರಿಕೆಯನ್ನು ತಪ್ಪದೇ ಒಷಿಸಬೇಕು. ಪರೀಕ್ಷಾರ್ಥಿ ಪ್ರಶ್ನೆ ಪತ್ರಿಕೆಯನ್ನು ತಮ್ಮಾದಿಗೆ ತಗೆದುಕೊಂಡು ಹೋಗಬಹುದು.

READ THE FOLLOWING INSTRUCTIONS CAREFULLY:

1. Out of the four alternatives for each question, only one circle for the correct answer is to be darkened completely with Blue/Black Ball Point Pen on Side-2 of the OMR Answer Sheet. The answer once marked is not liable to be changed.
 2. The candidates should ensure that the Answer Sheet is not folded. Do not make any stray marks on the Answer Sheet. Do not write your Roll No. anywhere else except in the specified space in the Answer Sheet.
 3. Handle the Test Booklet and Answer Sheet with care, as under no circumstances (except for discrepancy in Test Booklet Code or Number and Answer Sheet Code or Number), another set will be provided.
 4. The candidates will write the correct Test Booklet Code and Number as given in the Test Booklet/Answer Sheet in the Attendance Sheet.
 5. Candidates are not allowed to carry any textual material, printed or written, bits of papers, pager, mobile phone, electronic device or any other material except the Admit Card inside the Examination Hall/Room.
 6. Each candidate must show on demand his / her Admission Card to the Invigilator.
 7. No candidate, without special permission of the Superintendent or Invigilator, should leave his / her seat.
 8. The candidates should not leave the Examination Hall without handing over their Answer Sheet to the Invigilator on duty and sign the Attendance Sheet twice. Cases where a candidate has not signed the Attendance Sheet a second time will be deemed not to have handed over the Answer Sheet and dealt with as an unfair means case. The candidates are also required to put their left-hand THUMB impression in the space provided in the Attendance Sheet.
 9. Use of Electronic/Manual Calculator is prohibited.
 10. The candidates are governed by all Rules and Regulations of the Board with regard to their conduct in the Examination Hall. All cases of unfair means will be dealt with as per Rules and Regulations of the Board.
 11. No part of the Test Booklet and Answer Sheet shall be detached under any circumstances.
 12. On completion of the test, the candidate must hand over the Answer Sheet to the Invigilator in the Room/Hall. The candidates are allowed to take away this Test Booklet with them.

निम्नलिखित निर्देश ध्यान से पढ़ें :

- प्रत्येक प्रश्न के लिए दिए गए चार विकल्पों में से सही उत्तर के लिए OMR उत्तर पत्र के पृष्ठ-2 पर केवल एक वृत्त को ही पूरी तरह नीले/काले बॉल पॉइन्ट पेन से भरें। एक बार उत्तर अंकित करने के बाद उसे बदला नहीं जा सकता है।
 - परीक्षार्थी सुनिश्चित करें कि इस उत्तर पत्र को मोड़ा न जाए एवं उस पर कोई अन्य निशान न लगाएं। परीक्षार्थी अपना अनुक्रमांक उत्तर पत्र में निर्धारित स्थान के अतिरिक्त अन्यत्र न लिखें।
 - परीक्षा पुस्तिका एवं उत्तर पत्र का ध्यानपूर्वक प्रयोग करें, क्योंकि किसी भी परिस्थिति में (केवल परीक्षा पुस्तिका एवं उत्तर पत्र के संकेत या संख्या में भिन्नता की स्थिति को छोड़कर) दूसरी परीक्षा पुस्तिका उपलब्ध नहीं करायी जाएगी।
 - परीक्षा पुस्तिका/उत्तर पत्र में दिए गए परीक्षा पुस्तिका संकेत व संख्या को परीक्षार्थी सही तरीके से हाज़िरी-पत्र में लिखें।
 - परीक्षार्थी द्वारा परीक्षा हॉल/कक्ष में प्रवेश कार्ड के सिवाय किसी प्रकार की पाठ्य सामग्री, मुद्रित या हस्तालिखित, कागज की पर्चियाँ, पेजर, मोबाइल फोन, इलेक्ट्रॉनिक उपकरण या किसी अन्य प्रकार की सामग्री को ले जाने या उपयोग करने की अनुमति नहीं है।
 - पूछे जाने पर प्रत्येक परीक्षार्थी, निरीक्षक को अपना प्रवेश-कार्ड दिखाएं।
 - अधीक्षक या निरीक्षक की विशेष अनुमति के बिना कोई परीक्षार्थी अपना स्थान न छोड़ें।
 - कार्यरत निरीक्षक को अपना उत्तर पत्र दिए बिना एवं हाज़िरी-पत्र पर दबारा हस्ताक्षर किए बिना परीक्षार्थी परीक्षा हॉल नहीं छोड़ें। यदि किसी परीक्षार्थी ने दूसरी बार हाज़िरी-पत्र पर हस्ताक्षर नहीं किए तो यह माना जाएगा कि उसने उत्तर पत्र नहीं लौटाया है और यह अनुचित साधन का मामला माना जाएगा। परीक्षार्थी अपने बाएं हाथ के औंगूठे का निशान हाज़िरी-पत्र में दिए गए स्थान पर अवश्य लगाएं।
 - इलेक्ट्रॉनिक/हस्तालित परिकलक का उपयोग वर्जित है।
 - परीक्षा-हॉल में आचरण के लिए परीक्षार्थी बोर्ड के सभी नियमों एवं विनियमों द्वारा नियमित हैं। अनुचित साधनों के सभी मामलों का फैसला बोर्ड के नियमों एवं विनियमों के अनुसार होगा।
 - किसी हालत में परीक्षा पुस्तिका और उत्तर पत्र का कोई भाग अलग न करें।
 - परीक्षा सम्पन्न होने पर, परीक्षार्थी कक्ष/हॉल छोड़ने से पूर्व उत्तर पत्र कक्ष-निरीक्षक को अवश्य सौंप दें। परीक्षार्थी अपने साथ इस परीक्षा पुस्तिका को ले जा सकते हैं।